

ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ


ಫೆಬ್ರವರಿ 24 ಶುಕ್ರವಾರ 2023

ಸಂಪುಟ: 43 | ಸಂಚಿಕೆ: 306 | ಪುಟಗಳು: 10

ದೂರವಾಣಿ: 2496520, 2496521, 2496526, 2496527, 2496528,
ಜಾಹೀರಾತು: 2496522, 2496523, ನಗರ ಕಚೇರಿಗಳು: ಕೆ.ಆರ್. ಸರ್ಕಲ್,
ವಿಶ್ವೇಶ್ವರಯ್ಯ ಕಟ್ಟಡ: Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695

ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com
website: www.mysurumithra.com

₹4



ಪ್ರಧಾನಿ ಮೋದಿಯಿಂದ 'ಬಾರಿಸು ಕನ್ನಡ ಡಿಂಡಿಮವ' ಉತ್ಸವ ಉದ್ಘಾಟನೆ



ನವದೆಹಲಿ, ಫೆ.23– ಪ್ರಧಾನಿ ಮೋದಿ ಅವರು ಫೆ. 25ರಂದು ಸಂಜೆ 5 ಗಂಟೆಗೆ ದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ 'ಬಾರಿಸು ಕನ್ನಡ ಡಿಂಡಿಮವ' ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿಯವರ 'ಏಕ ಭಾರತ ಶ್ರೇಷ್ಠ ಭಾರತ'ದ ಆಶಯಕ್ಕೆ ಅನುಗುಣವಾಗಿ ಈ ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗುತ್ತಿದೆ.

ಯಾರೇ ಅಭ್ಯರ್ಥಿಯಾಗಲಿ ಬಿಜೆಪಿ ಶಾಸಕರ ಸಂಕಲ್ಪ ತೊಡಿ

■ ಕಾರ್ಯಕರ್ತರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಕಟ್ಟಾಜ್ಞೆ ■ ಬೆಂಬಲಿಗರ ತೋರಿಸಿ ಟಿಕೆಟ್ ಪಡೆಯುವ ಕಾಲ ಹೋಯ್ತು!



ಮೈಸೂರಿನ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನಡೆದ ಬಿಜೆಪಿ ಮೈಸೂರು ಮಹಾನಗರ ಹಾಗೂ ಗ್ರಾಮಾಂತರ ಶಕ್ತಿ ಕೇಂದ್ರ ಪ್ರಮುಖರ ಸಭೆಯನ್ನು ಇಬ್ಬರು ಪ್ರಮುಖರೊಂದಿಗೆ ಗಣ್ಯರು ಉದ್ಘಾಟಿಸಿದರು.

ಮೈಸೂರು, ಫೆ.23(ಎಸ್‌ಬಿಡಿ)–ಬಿಜೆಪಿಯಲ್ಲಿ ಬೆಂಬಲಿಗರ ತೋರಿಸಿ ಟಿಕೆಟ್ ಪಡೆಯುವುದು ಅಸಾಧ್ಯ. ಅಭ್ಯರ್ಥಿ ಯಾರೇ ಆದರೂ ನಮ್ಮ ಕ್ಷೇತ್ರಕ್ಕೆ ಬಿಜೆಪಿ ಶಾಸಕರು ಬೇಕೆಂಬ ಸಂಕಲ್ಪದೊಂದಿಗೆ ಕೆಲಸ ಮಾಡಿ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಮೈಸೂರಿನ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಬಿಜೆಪಿ ಮೈಸೂರು ಮಹಾನಗರ ಹಾಗೂ ಗ್ರಾಮಾಂತರ ಘಟಕಗಳ ವತಿಯಿಂದ ಗುರುವಾರ ಆಯೋಜಿಸಿದ್ದ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಇನ್ನು 70 ದಿನಗಳಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆಯೇ ಮುಗಿಯಬಹುದು. ಈ ಸಂದರ್ಭದಲ್ಲಿ ನಮ್ಮ ಶಕ್ತಿಯ ಬಗ್ಗೆ ಸಂಶಯ ಇರಬಾರದು. ನನಗೆ ಅಥವಾ ನಾನು ಹೇಳಿದವರಿಗೇ ಟಿಕೆಟ್ ನೀಡಬೇಕೆಂಬ ನಿಲುವಿನಿಂದ ಹೊರಬರಬೇಕು. ಜನ ತೋರಿಸಿ ಬಿಜೆಪಿ ಟಿಕೆಟ್ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದರು. ▶ 8ನೇ ಪುಟಕ್ಕೆ

ಮೈಮರೆತರೆ ಮತ್ತೆ ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ಬರುತ್ತೆ...!

ಬಿಜೆಪಿ ಕಾರ್ಯಕರ್ತರಿಗೆ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ

ಮೈಸೂರು, ಫೆ.23(ಎಸ್‌ಬಿಡಿ)–ಬಿಜೆಪಿ ಕಾರ್ಯಕರ್ತರು ಉದಾಸೀನ ಮಾಡಿದರೆ ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮೈಸೂರು–ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದರು.

ಮೈಸೂರಿನಲ್ಲಿ ಗುರುವಾರ ನಡೆದ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ 2015ರಲ್ಲಿ ಕ್ಯಾತಮಾರನಹಳ್ಳಿ ರಾಜು ಹತ್ಯೆಯಾಯಿತು. ಮದುವೆ, ಬೀಗರ ಊತಣ ಇನ್ನಿತರ ಕಾರ್ಯಕ್ರಮಗಳಿಗಾಗಿ ಮೈಸೂರಿಗೆ ಆಗಾಗ್ಗೆ ಬರುತ್ತಿದ್ದ ಸಿದ್ದರಾಮಯ್ಯನವರು ರಾಜು ಮನೆಗೆ ಹೋಗಿ, ▶ 8ನೇ ಪುಟಕ್ಕೆ



ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಕರೆ ನೀಡಿದ್ದ

ಮಂಡ್ಯ ಡಿಸಿ ಕಚೇರಿ ದಿಗ್ಬಂಧನ ಯಶಸ್ವಿ

ಎತ್ತಿನ ಗಾಡಿ, ಟ್ರ್ಯಾಕ್ಟರ್‌ಗಳೊಂದಿಗೆ ತಡೆಗಳ ಭೇದಿಸಿ ಡಿಸಿ ಕಚೇರಿ ಆವರಣದಲ್ಲಿ ಸಮಾವೇಶಗೊಂಡ ರೈತರು

ಮಂಡ್ಯ, ಫೆ.23–ಟನ್ ಕಬ್ಬಿಗೆ 4500 ರೂ. ಹಾಗೂ ಲೀಟರ್ ಹಾಲಿಗೆ 40 ರೂ. ಬೆಲೆ ನಿಗದಿಯೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುರುವಾರ ರೈತ ಸಂಘ ಕರೆ ನೀಡಿದ್ದ ಜಿಲ್ಲಾಧಿಕಾರಿ ಕಚೇರಿ ದಿಗ್ಬಂಧನ ಯಶಸ್ವಿಯಾಯಿತು.

ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಎತ್ತಿನಗಾಡಿ ಹಾಗೂ ಟ್ರ್ಯಾಕ್ಟರ್‌ನೊಂದಿಗೆ ಜಮಾಯಿಸಿದ ಸಾವಿರಾರು ರೈತರು, ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ತೆರಳಿ, ಪೊಲೀಸರು ಜಿಲ್ಲಾಧಿಕಾರಿ ಕಚೇರಿಯ ಎರಡೂ ಬದಿಗಳಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಭೇದಿಸಿ ಕಚೇರಿಗೆ ಮುತ್ತಿಗೆ ಹಾಕಿದರು. ಅಲ್ಲದೆ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಟ್ರ್ಯಾಕ್ಟರ್ ಹಾಗೂ ಎತ್ತಿನಗಾಡಿಯನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.

ಎರಡೂ ಬದಿಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಭೇದಿಸಿ ಒಳನುಗ್ಗಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ಮುಖ್ಯ ದ್ವಾರದ ಸುತ್ತ ▶ 2ನೇ ಪುಟಕ್ಕೆ

ಬೇಡಿಕೆಗಳು

- ರೈತ ವಿರೋಧಿ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ನಿಷೇಧ ಹಾಗೂ ಸಂರಕ್ಷಣಾ ಕಾಯಿದೆಯನ್ನು ವಾಪಸ್ ಪಡೆಯಬೇಕು.
- ವಿದ್ಯುತ್‌ಚ್ಛಕ್ತಿ ತಿದ್ದುಪಡಿ ಕಾಯ್ದೆಯನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಪ್ರತಿ ಟನ್ ಕಬ್ಬಿಗೆ 4500 ರೂ. ನಿಗದಿ ಮಾಡಬೇಕು. ರಾಜ್ಯ ಸರ್ಕಾರ ಕೂಡಲೇ ಎಸ್‌ಎಪಿ ಘೋಷಿಸಬೇಕು. ಹತ್ತಿ ಕ್ವಿಂಟಾಲ್‌ಗೆ 10,500 ರೂ, ಕೊಬ್ಬರಿ ಕ್ವಿಂಟಾಲ್‌ಗೆ 19,000, ತೊಗರಿ ಕ್ವಿಂಟಾಲ್‌ಗೆ 6.500 ರೂ. ದರ ನಿಗದಿ ಮಾಡಬೇಕು.
- ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ನೀಡಿರುವಂತೆ ಎಲ್ಲಾ ಜಿಲ್ಲೆಯ ಭತ್ತದ ಬೆಳೆಗಾರರಿಗೂ ಕ್ವಿಂಟಾಲ್‌ಗೆ 500 ರೂ. ಸಹಾಯಧನ ನೀಡಬೇಕು. ಕರಾವಳಿ ಪ್ರದೇಶದಲ್ಲಿ ಮತ್ತೆ ಇದನ್ನು ಮುಂದುವರೆಸಬೇಕೆಂದರು.
- ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 50 ರೂ. ನೀಡಬೇಕು. ಹಸುಗಳ ಮೇವಿನ ಬೆಲೆ ಇಳಿಸಿ ಹೈನುಗಾರಿಕೆಯನ್ನು ಉತ್ತೇಜಿಸಬೇಕು. ನಾಟಿ ಹಸುಗಳನ್ನು ಸಾಕಲು ಗುಜರಾತ್ ಸರ್ಕಾರದ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಪ್ರತಿ ಹಸುವಿಗೆ ಮಾಸಿಕ 4000 ರೂ. ಸಹಾಯಧನ ನೀಡಬೇಕು ಎಂದು ಆಗ್ರಹಿಸಿದರು.
- ಆಂಧ್ರ ಸರ್ಕಾರದಂತೆ ಮುಂಗಾರಿನಲ್ಲಿ ರೈತರಿಗೆ ಎಕರೆಯೊಂದಕ್ಕೆ 10 ಸಾವಿರ ನಗದು ಸಹಾಯ ಧನವನ್ನು ನೀಡಬೇಕು. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆಯ ಯೋಜನೆ ಅಡಿ ಪ್ರೀಮಿಯಂ ಪಾವತಿಸಿದ ರೈತರಿಗೆ ಬರಬೇಕಾದ ಪರಿಹಾರದ ಹಣವನ್ನು ಕೂಡಲೇ ರೈತರ ಖಾತೆಗೆ ಜಮಾ ಮಾಡಬೇಕು. ಎಲ್ಲ ಬೆಳೆಗಳಿಗೂ ವಿಮೆ ಯೋಜನೆಯನ್ನು ವಿಸ್ತರಿಸಬೇಕು ಹಾಗೂ ವಿಮೆ ಮೊತ್ತವನ್ನು ಸರ್ಕಾರವೇ ಭರಿಸಬೇಕು.

ಮೈಸೂರು ಮಿತ್ರ

ಶುಕ್ರವಾರ 24 ಫೆಬ್ರವರಿ 2023

ಬ್ರಿಗೇಡ್ ರೋಡ್ ಮಾದರಿ ಅರಸು ರಸ್ತೆ ಅಭಿವೃದ್ಧಿ: ಶಾಸಕ ನಾಗೇಂದ್ರ

- 9.77 ಕೋಟಿ ವೆಚ್ಚದಲ್ಲಿ ಡಾಂಬರೀಕರಣ, ಫುಟ್‌ಪಾತ್ ಅಭಿವೃದ್ಧಿ
- ವಿಶೇಷ ದೀಪಗಳ ಅಳವಡಿಕೆ ಮೂಲಕ ಅಂದಗೊಳಿಸುವ ನಿರ್ಧಾರ



ಮೈಸೂರು, ಫೆ.23(ಎಂಕೆ)– ಮೈಸೂರಿನ ಪ್ರತಿಷ್ಠಿತ ವಾಣಿಜ್ಯ ಸಂಕೀರ್ಣವೆಂದೇ ಕರೆಯಲ್ಪಡುವ ಡಿ.ದೇವರಾಜ ಅರಸು ರಸ್ತೆ ಅಭಿವೃದ್ಧಿಗೆ ಗುರುವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಕೆ.ಆರ್. ವೃತ್ತದಿಂದ ಜೆಎಲ್‌ಬಿ ರಸ್ತೆ ಜಂಕ್ಷನ್‌ವರೆಗಿನ ಡಿ.ದೇವರಾಜ ಅರಸು ರಸ್ತೆಗೆ ಗುಣಮಟ್ಟದ ಡಾಂಬರೀಕರಣ, ಎರಡು ಬದಿಯ ಚರಂಡಿ ಹಾಗೂ ಫುಟ್‌ಪಾತ್ ಅಭಿವೃದ್ಧಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಲ್. ನಾಗೇಂದ್ರ, ಮೇಯರ್ ಶಿವಕುಮಾರ್ ಗುದ್ದಲಿ ಪೂಜೆ ನೆರವೇರಿಸಿದರು.

9.77 ಕೋಟಿ ರೂ. ರಾಜ್ಯ ಸರ್ಕಾರದ ವಿಶೇಷ ಅನುದಾನದಡಿ ಬೆಂಗಳೂರಿನ ಬ್ರಿಗೇಡ್ ರಸ್ತೆ ಮಾದರಿಯಲ್ಲಿ ಡಿ.ದೇವರಾಜ ಅರಸು ರಸ್ತೆ ಅಭಿವೃದ್ಧಿ ಮಾಡಲಾಗುವುದು. ಮೈಸೂರು ಕೇಂದ್ರ ಭಾಗದಲ್ಲಿರುವ ಈ ಪ್ರತಿಷ್ಠಿತ ರಸ್ತೆ ಅಭಿವೃದ್ಧಿ ಅಗತ್ಯವಾಗಿದೆ ಎಂದು ಶಾಸಕ ಎಲ್.ನಾಗೇಂದ್ರ ತಿಳಿಸಿದರು. ಪಾಲಿಕೆ ಸದಸ್ಯೆ ಪ್ರಮೀಳಾ ಭರತ್, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳಾದ ನಾಗರಾಜ್, ಸಿದ್ದರಾಜು, ಬಿಜೆಪಿ ಚಾಮರಾಜ ಕ್ಷೇತ್ರದ ಅಧ್ಯಕ್ಷ ಸೋಮಶೇಖರ್ ರಾಜು, ಪ್ರಧಾನ ಕಾರ್ಯದರ್ಶಿ ಪುನೀತ್, ದಿನೇಶ್ ಗೌಡ, ಹರ್ಷ, ಪರಮೇಶ್ ಗೌಡ, ವಿಘ್ನೇಶ್ವರ ಭಟ್, ಮೈಪು ರಾಜೇಶ್, ವಾರ್ಡ್ ಅಧ್ಯಕ್ಷರಾದ ಸುರೇಂದ್ರ, ಕಾರ್ಯದರ್ಶಿಯವರಾದ ಶ್ರೀನಿವಾಸ್, ರಾಜೇಂದ್ರ, ಮುರುಗೇಶ್, ಗೋಪಾಲಕೃಷ್ಣ, ಸುದರ್ಶನ್, ಸಚಿನ್. ಡಿ.ದೇವರಾಜ ಅರಸು ರಸ್ತೆ ಟ್ರೇಡರ್ಸ್ ಅಸೋಸಿಯೇಷನ್ ವೀರಭದ್ರಪ್ಪ, ಖಾಜ, ಮಹೇಂದ್ರ, ಅಬ್ದುಲ್ ಖಾದೀರ್ ಮತ್ತಿತರರಿದ್ದರು.

ಪಾಲಿಕೆಯಿಂದ ವಿಶೇಷ ಬೀದಿದೀಪಗಳ ವ್ಯವಸ್ಥೆ...

ಮೈಸೂರು ನಗರ ಪಾಲಿಕೆ ವತಿಯಿಂದ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಡಿ.ದೇವರಾಜ ಅರಸು ರಸ್ತೆ ಬದಿಯಲ್ಲಿ ವಿಶೇಷ ದೀಪಗಳನ್ನು ಅಳವಡಿಸಲಾಗುವುದು. ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿರುವಂತೆ ಮೈಸೂರಿನ ಪರಂಪರೆಗೆ ಅನುಗುಣವಾಗಿ ವಿನ್ಯಾಸವುಳ್ಳ ವಿಶೇಷ ದೀಪಗಳನ್ನು ಅಳವಡಿಸಲು ಯೋಜನೆ ರೂಪಿಸಲಾಗುತ್ತಿದೆ.

–ಮೇಯರ್ ಶಿವಕುಮಾರ್,

ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ: 50 ಕೋಟಿ ವೆಚ್ಚದ ಡಿಪಿಆರ್



ಬೆಂಗಳೂರು, ಫೆ.23– ಹಳೇ ಮೈಸೂರು ಭಾಗದ ರಾಮನಗರದಿಂದ ಈ ಬಾರಿ ಹಿಂದುತ್ವದ ಬಲವಾದ ಗಾಳಿ ಬೀಸುವುದು ಖಾತರಿ ಆದಂತಿದೆ. ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಸಂಬಂಧ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.

ರಾಮದೇವರ ಬೆಟ್ಟದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಸರ್ಕಾರ ಸಮಗ್ರ ಯೋಜನಾ ವರದಿ ಸಿದ್ಧಪಡಿಸುತ್ತಿದೆ. ಬಜೆಟ್‌ನಲ್ಲಿ ರಾಮಮಂದಿರ ನಿರ್ಮಾಣ ಘೋಷಣೆ ಮಾಡಿದ್ದ ಸರ್ಕಾರ, ಸಮಗ್ರ ಯೋಜನಾ ವರದಿ ಸಿದ್ಧಪಡಿಸಲು 50 ಕೋಟಿ ರೂ. ಅನುದಾನ ಬಿಡುಗಡೆಗೆ ಮುಂದಾಗಿದೆ. ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ರಾಥಮಿಕವಾಗಿ 50 ಕೋಟಿ ರೂ. ಬಿಡುಗಡೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಯವರ ಅನುಮತಿಯಷ್ಟೇ ಬಾಕಿಯಿದೆ. ಅಯೋಧ್ಯೆಯ ರಾಮಮಂದಿರ ಮಾದರಿಯಲ್ಲಿ 19 ಎಕರೆ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ನೀಲನಕ್ಷೆ ರೂಪಿಸಲಾಗಿದೆ. ಮೊದಲ ಹಂತದಲ್ಲಿ 50 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಏಸ್ಥೆಟಿಕ್ ಆರ್ಕಿಟೆಕ್ಟ್ಸ್‌ನ ಖ್ಯಾತ ವಾಸ್ತುಶಿಲ್ಪಿ ಯಶಸ್ವಿನಿ ಶರ್ಮಾ ನೇತೃತ್ವದ ತಂಡ ರಾಮ ಮಂದಿರದ ವಿನ್ಯಾಸ ಸಿದ್ಧಪಡಿಸುತ್ತಿದೆ.

ಲೋಕಾಯುಕ್ತ ಮುಚ್ಚಿ ನೀವು ಭ್ರಷ್ಟರಾಗಿದ್ದಲ್ಲದೆ ಇಡೀ ವ್ಯವಸ್ಥೆಯನ್ನೇ ಭ್ರಷ್ಟಗೊಳಿಸಿದ್ದೀರಿ...

ಕಾಂಗ್ರೆಸ್ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ



ಬೆಂಗಳೂರು, ಫೆ.23(ಕೆಎಂಶಿ)–ಭ್ರಷ್ಟಾಚಾರದ ವಿಷಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದ ಕಾಂಗ್ರೆಸ್ ಪಕ್ಷವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿಧಾನಸಭೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಲೋಕಾಯುಕ್ತವನ್ನು ನಿಷ್ಕ್ರಿಯಗೊಳಿಸಿ ಎಸಿಬಿ ಮೂಲಕ 59 ಪ್ರಕರಣಗಳಲ್ಲಿ ಬಿ–ರಿಪೋರ್ಟ್ ಸಲ್ಲಿಕೆಯಾದ ವಿಷಯವನ್ನು ಹಾಗೂ ಅರ್ಕಾವತಿ ಬಡಾವಣೆ ಹೆಸರಿನಲ್ಲಿ ಡಿ ನೋಟಿಫಿಕೇಷನ್ ಕುರಿತು ನ್ಯಾ.ಕೆಂಪಣ್ಣ ಆಯೋಗದ ವರದಿಯನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ನೀವು ಭ್ರಷ್ಟರಾಗಿದ್ದಲ್ಲದೇ ವ್ಯವಸ್ಥೆಯನ್ನೂ ಭ್ರಷ್ಟಗೊಳಿಸಿದ್ದೀರಿ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಾವು ಅಧಿಕಾರಕ್ಕೆ ಬಂದ ನಂತರ ಲೋಕಾಯುಕ್ತವನ್ನು ಪುನರ್ ಸ್ಥಾಪಿಸಿದ್ದು, ಎಲ್ಲಾ ಅಧಿಕಾರವನ್ನು ನೀಡಿದ್ದೇವೆ. ಕಾಂಗ್ರೆಸ್ ಆಡಳಿತ ಅವಧಿಯ ಎಲ್ಲಾ ಭ್ರಷ್ಟಾಚಾರದ ಪ್ರಕರಣಗಳನ್ನು ಲೋಕಾಯುಕ್ತ ತನಿಖೆಗೆ ಒಳಪಡಿಸಿ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡುವುದಿಲ್ಲ ಎಂದು ಘೋಷಿಸಿದರು.

ಹೈಕೋರ್ಟ್ ನ್ಯಾಯಾಧೀಶರೇ ಲೋಕಾಯುಕ್ತವನ್ನು ಪುನಃ ಆರಂಭಿಸಿ ಎಸಿಬಿಯನ್ನು ಮುಚ್ಚುವಂತೆ ಆದೇಶ ನೀಡಿದ್ದಾರೆ. ತನಿಖೆ ಬಾಕಿಯಿರುವ ಪ್ರಕರಣಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದಲೇ ಎಸಿಬಿ ರಚನೆಯಾಗಿದೆ. ಇದರ ಹಿಂದೆ ಉನ್ನತ ಹುದ್ದೆಯಲ್ಲಿರುವ ರಾಜಕಾರಣಿಗಳು ಮತ್ತು ಅಧಿಕಾರಿಶಾಹಿಯನ್ನು ರಕ್ಷಿಸುವ ಉದ್ದೇಶವಿದೆ ಎಂದು ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ಉಲ್ಲೇಖಿಸಿರುವುದನ್ನು ಸದನದ ಗಮನಕ್ಕೆ ತಂದು ಮುಖ್ಯಮಂತ್ರಿಗಳು ಕಾಂಗ್ರೆಸ್ ಅನ್ನು ಕಟು ಶಬ್ದಗಳಲ್ಲಿ ಖಂಡಿಸಿದರು. ಕಾಂಗ್ರೆಸ್‌ನ ಕೆ.ಜೆ.ಜಾರ್ಜ್, ನ್ಯಾಯಾಧೀಶರ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬೇಕಾಗಿತ್ತು ಎಂದು ಸಲಹೆ ನೀಡಲು ಮುಂದಾದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು ಎಲ್ಲಾ ಭ್ರಷ್ಟಾಚಾರದ ಪ್ರಕರಣಗಳನ್ನು ಕಾಂಗ್ರೆಸ್ ಅವಧಿಯಲ್ಲಿ ಮುಚ್ಚಿಹಾಕಿದ್ದಾಗಿ ಜಾರ್ಜ್ ಅವರೇ ಒಪ್ಪಿಕೊಂಡಿದ್ದಾರೆ ಎಂದು ಟೀಕಿಸಿದರು. ಅರ್ಕಾವತಿ ಬಡಾವಣೆಯಲ್ಲಿ ಒಂದಿಂಚೂ ಜಮೀನನ್ನು ಡಿ–ನೋಟಿಫೈ ಮಾಡಿಲ್ಲ ಎಂದು ಈ ಮೊದಲು ಚರ್ಚೆಯಲ್ಲಿ ಪಾಲ್ಗೊಂಡಿದ್ದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ನೀಡಿದ್ದ ಹೇಳಿಕೆಗೆ ಎದಿರೇಟು ನೀಡಿದ ಬೊಮ್ಮಾಯಿಯವರು ನ್ಯಾ.ಕೆಂಪಣ್ಣ ಆಯೋಗದ ವರದಿಯ ಪ್ರಮುಖ ಅಂಶಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಪಕ್ಷದ ಸದಸ್ಯರನ್ನು ಪೇಚಿಗೆ ಸಿಲುಕಿಸಿದರು. ನ್ಯಾ. ಕೆಂಪಣ್ಣರವರು ನೀಡಿದ ವರದಿಯಲ್ಲಿ ರಾಜ್ಯಕ್ಕೆ ಉಂಟಾದ ಹಾನಿಯ ಅಂಶವನ್ನು ಕಾಂಗ್ರೆಸ್ ಸರ್ಕಾರ ಹೊರತುಪಡಿಸಿ ಉಳಿದಂತೆ ರೀ–ಡೂ ಹೆಸರಿನಲ್ಲಿ 852ಎಕರೆ ಜಮೀನನ್ನು ಡಿ–ನೋಟಿಫೈ ಮಾಡಿತ್ತು. ಇದು ಕೆಲವು ಹಿತಾಸಕ್ತಿಗಳಿಗೆ ಅನುಕೂಲ ಮಾಡಿಕೊಡುವ ಮಾಯಾಜಾಲ, ಅರ್ಕಾವತಿ ಬಡಾವಣೆ ರಚನೆಯೇ ಒಂದು ದೊಡ್ಡ ಹಗರಣ ಎನ್ನುವ ಅಂಶವನ್ನು ನ್ಯಾ. ಕೆಂಪಣ್ಣ ಅವರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆಂದು ಬಹಿರಂಗ ಪಡಿಸಿದರು. ಈ ವರದಿ ಅಂದಿನ ಸಚಿವ ಸಂಪುಟ ಸಭೆಯ ಮುಂದೆ ಬಂದಿದ್ದರೂ ಅದನ್ನು ಮುಚ್ಚಿಟ್ಟಿದ್ದು ಏಕೆ ಎಂದು ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಭ್ರಷ್ಟಾಚಾರದಿಂದ ಜನ ಸಾಮಾನ್ಯರಿಗೆ ಉಂಟಾಗುತ್ತಿದ್ದ ತೊಂದರೆಯನ್ನು ನಿವಾರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಜನಸಾಮಾನ್ಯರಿಗೆ ಸರ್ಕಾರಿ ಸೇವೆಗಳನ್ನು ನೇರವಾಗಿ ತಲುಪಿಸಲಾಗುತ್ತಿದೆ. ಗ್ರಾಮ ಒನ್ ಮೂಲಕ ಈವರೆಗೆ 1.5ಕೋಟಿ ಜನರಿಗೆ ಸರ್ಕಾರದ ಸೇವೆಗಳನ್ನು ಒದಗಿಸಲಾಗಿದ್ದು, ಈ ವರ್ಷ ಇದನ್ನು 3.5 ಕೋಟಿ ಜನರಿಗೆ ವಿಸ್ತರಿಸುವ ಗುರಿ ಹೊಂದಿರುವುದಾಗಿ ಮುಖ್ಯಮಂತ್ರಿಯವರು ಪ್ರಕಟಿಸಿದರು.

ಮಾಂಸ ತಿಂದು ದೇವಾಲಯಕ್ಕೆ ಪ್ರವೇಶ: ಸಿ.ಟಿ.ರವಿ ಅನಾಚಾರ ಬಯಲು

ಮೈಸೂರಲ್ಲಿ ಕಾಂಗ್ರೆಸ್ ಆಕ್ರೋಶ



ಮೈಸೂರು, ಫೆ.23(ಎಂಟಿವೈ)– ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೀನು ತಿಂದು ದೇವಾಲಯಕ್ಕೆ ಹೋಗಿದ್ದರು ಎಂದು ಆರೋಪಿಸಿ ಹಾದಿ ಬೀದಿಯಲ್ಲಿ ಕೂಗಾಡಿದ್ದ ಶಾಸಕ ಸಿ.ಟಿ.ರವಿ, ಈಗ ಮಾಂಸ ಸೇವಿಸಿ ಎರಡು ದೇವಾಲಯಕ್ಕೆ ಹೋಗಿ ತಮ್ಮ ಅನಾಚಾರ ಪ್ರದರ್ಶಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ.

ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಯಲ್ಲಿ ಮಾತನಾಡಿದ ಅವರು, ಶಾಸಕ ಸಿ.ಟಿ.ರವಿ ಈ ಹಿಂದಿನಿಂದಲೂ ಅನಾಚಾರಕ್ಕೆ ಹೆಸರುವಾಸಿಯಾಗಿದ್ದಾರೆ. ಇವರು ಅಸಂಬದ್ಧ ಮಾತು, ನಡವಳಿಕೆ ಮೂಲಕವೇ ಕುಖ್ಯಾತಿಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೀನು ತಿಂದು ದೇವಾಲಯಕ್ಕೆ ಹೋಗಿದ್ದರು ಎಂದು ಇದೇ ಸಿ.ಟಿ.ರವಿ ಹಾದಿ–ಬೀದಿಯಲ್ಲಿ ನಿಂತು ಕೂಗಾಡಿದ್ದರು. ಇಂದು ಅವರೇ, ಮಾಂಸಾಹಾರ ಸೇವಿಸಿ, ರಾಜಾಂಗಣ ನಾಗಬನ ಹಾಗೂ ಕರಿಬಂಟ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಮಾಡಿರುವ ವಿಡಿಯೋ ದೃಶ್ಯದಿಂದಲೇ ಇದು ಬಯಲಾಗಿದೆ. ಆದರು ಕಿಂಚಿತ್ತೂ ಆತ್ಮಸಾಕ್ಷಿ ಇಲ್ಲದವರಂತೆ ದೇವಾಲಯಕ್ಕೆ ಹೋಗಿಯೇ ಇಲ್ಲ ಎಂದು ವಾದ ಮಾಡುವ ಮೂಲಕ ಉದ್ಧಟತನ ಪ್ರದರ್ಶಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವಿಷಯದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಮುಖಂಡರ ಮೌನ ಅವರ ಇಬ್ಬಂದಿ ನೀತಿಯನ್ನು ತೋರ್ಪಡಿಸುತ್ತದೆ. ಇನ್ನಾದರೂ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಬೇಕು. ಭಟ್ಕಳದ ಬಿಜೆಪಿ ಶಾಸಕ ಸುನೀಲ್ ನಾಯಕ್ ಮನೆಯಲ್ಲಿ ಚಿಕನ್, ಮೀನು ಸೇವಿಸಿ ಅಲ್ಲಿಂದ ಸ್ಥಳೀಯ ದೇವಾಲಯಕ್ಕೆ ಹೋಗಿದ್ದಾರೆಂಬ ಮಾಹಿತಿ ಇದೆ ಎಂದು ಆರೋಪಿಸಿದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಚಿಕ್ಕಮಗಳೂರು ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. 2023ರ ಚುನಾವಣೆ ನಂತರ ಸಿ.ಟಿ.ರವಿ ಮಾಜಿ ಶಾಸಕನಾಗಿ ಮನೆ ಸೇರಲಿದ್ದಾರೆ. ಅಲ್ಲದೇ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಅಭಿಪ್ರಾಯಪಟ್ಟಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಬಗ್ಗೆ ವ್ಯಂಗ್ಯವಾಡಿದ್ದ ಸಿ.ಟಿ.ರವಿ ಅವರಿಗೆ ಅಲ್ಲಿನ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಸರ್ಕಾರದ ಅಸಹಾಯಕತೆ: ರಾಜ್ಯದಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳ ಜಗಳ ರಾಜ್ಯದ ಜನತೆಗೆ ಮನರಂಜನೆಯಂತೆ ಕಾಣುತ್ತಿದೆ. ದೇಶದಲ್ಲಿ ರಾಜ್ಯದ ಮಾನ ಮರ್ಯಾದೆಯನ್ನು ಈ ಅಧಿಕಾರಿಗಳು ಹರಾಜು ಹಾಕುತ್ತಿದ್ದಾರೆ. ರಾಜ್ಯದಲ್ಲಿ ಸರ್ಕಾರ ಇಲ್ಲ ಎಂಬುದು ಸಾಬೀತಾಗಿದೆ. ಈ ವಿಚಾರದಲ್ಲಿ ರಾಜ್ಯದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅವರನ್ನು ಕಂಟ್ರೋಲ್ ಮಾಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಈ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರ್ಕಾರ ಸೋತಿರುವುದನ್ನು ನೋಡಿದರೆ ರಾಜ್ಯದಲ್ಲಿ ಅಸಮರ್ಥ ಮುಖ್ಯಮಂತ್ರಿ ಆಡಳಿತ ನಡೆಸುತ್ತಿದ್ದಾರೆ ಎಂದು ಭಾಸವಾಗುತ್ತಿದೆ. ಬಿಜೆಪಿ ರಾಜ್ಯಸಭಾ ಸದಸ್ಯ ಜಗ್ಗೇಶ್ ಈ ಸಮಸ್ಯೆ ಬಗೆಹರಿಸಲು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಪತ್ರ ಬರೆದಿರುವುದು ಇದಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ ಎಂದು ಟೀಕಿಸಿದರು.

ರೌಡಿಶೀಟರ್‌ಗಳಿಗೆ ಟಿಕೆಟ್: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಸೈಲೆಂಟ್ ಸುನೀಲ್, ಬೆತ್ತನಗೆರೆ ಶಂಕರ, ಸ್ಯಾಂಟ್ರೊ ರವಿ, ಸೈಕಲ್ ರವಿ, ಫೈಟರ್ ರವಿ ಸೇರಿದಂತೆ 10 ರೌಡಿಶೀಟರ್‌ಗಳಿಗೆ ಟಿಕೆಟ್ ನೀಡುತ್ತಿದೆ. 60 ಮಂದಿಗೆ ಬಿಬಿಎಂಪಿ ಟಿಕೆಟ್ ನೀಡಲಾಗುತ್ತಿದೆ. ಅಲ್ಲದೇ ವಿಧಾನಸಭಾ ಅಧಿವೇಶನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೆಲವು ರೌಡಿಗಳನ್ನು ರೌಡಿಶೀಟರ್ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ. ಕೆಲವು ಕಡೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ರೌಡಿ ಶೀಟರ್‌ಗಳಿಂದ ಬೆದರಿಕೆ ಹಾಕಿಸಲಾಗುತ್ತಿದೆ. ಇದು ಬಿಜೆಪಿಯ ರೌಡಿ ಮೋರ್ಚಾ, ಗೂಂಡಾ ಮೋರ್ಚಾ ಕಾಂಗ್ರೆಸ್ ಅವರನ್ನು ಹೆದರಿಸಲು ಇವರೆಲ್ಲರೂ ತಯಾರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಫೆ.25ರಿಂದ ನನ್ನನ್ನು ಹತ್ಯೆ ಮಾಡಿ ಅಭಿಯಾನ: ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮಾತನಾಡಿ, ಸಾರ್ವಜನಿಕ ಸಭೆಯೊಂದರಲ್ಲಿ ಸಚಿವ ಅಶ್ವತ್ಥ್ ನಾರಾಯಣ ಅವರು ಟಿಪ್ಪುವನ್ನು ಹೊಡೆದು ಹಾಕಿದ ರೀತಿಯಲ್ಲಿ ಸಿದ್ದರಾಮಯ್ಯರ ಹೊಡೆದುಹಾಕಬೇಕು ಎಂದು ನೀಡಿರುವ ಪ್ರಚೋದನಕಾರಿ ಹೇಳಿಕೆ ವಿರುದ್ಧ ಫೆ.25ರಂದು ಮೈಸೂರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಿಂದ ನನ್ನನ್ನು ಹತ್ಯೆ ಮಾಡಿ ಎಂಬ ಅಭಿಯಾನವನ್ನು ಆಯೋಜಿಸಲಾಗಿದೆ. ಅಂದು ಬೆಳಗ್ಗೆ 11 ಗಂಟೆಗೆ ಕೋಟೆ ಆಂಜನೇಯ ದೇವಾಲಯದ ಮುಂಭಾಗದಿಂದ ಕಾಲ್ನಡಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ರಾಷ್ಟ್ರಪತಿ, ರಾಜ್ಯಪಾಲ ಹಾಗೂ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ದೂರು ಸಲ್ಲಿಸಲಾಗುತ್ತದೆ. ಸಚಿವರು ತಮ್ಮ ಹೇಳಿಕೆಗೆ ಕೈಬರಹದ ಮೂಲಕ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಶಿವಣ್ಣ, ಮಾಧ್ಯಮ ಸಂಚಾಲಕ ಮಹೇಶ್ ಹಾಗೂ ಇನ್ನಿತರರು ಇದ್ದರು.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

24.2.2023 ಶುಕ್ರವಾರ, ಮಳೆ ನಕ್ಷತ್ರ: ಶತಭಿಷ, 19.02.2023ರಿಂದ 04.03.2023 ಶ್ರೀ ಶುಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ತಿಥಿ: ಪಂಚಮಿ, ನಕ್ಷತ್ರ: ರೇವತಿ, ರಾಹುಕಾಲ: ಬೆಳಗ್ಗೆ 10.30 ರಿಂದ 12 ರವರೆಗೆ

ಮೈಸೂರು ಆಕಾಶವಾಣಿ



ಬೆಳಗ್ಗೆ: 6.10 ಚಿಂತನ, 6.15 ಗೀತಾರಾಧನ, 6.35 ಕನ್ನಡದ ಅನನ್ಯ ಲೇಖಕಿಯರು, ಲೇಖನ– ಪ್ರೊ.ಹೇಮಲತಾ ಎಚ್.ಎಂ., 6.40 ಅರಿವಿನ ಶಿಖರ, ಗಾಯನ– ಜಿ. ಪುಷ್ಪಲತಾ, ವ್ಯಾಖ್ಯಾನ– ಮೊರಬದ ಮಲ್ಲಿಕಾರ್ಜುನ, 7.15 ಪ್ರಾಯೋಜಿತ ಕಾರ್ಯಕ್ರಮ "ಸಮಗ್ರ ಶಿಕ್ಷಣ ಸಂಚಲನ", 9.00 ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರೋಗ್ಯ ಕಾರ್ಯಕ್ರಮ, 9.30 ಗಾಂಧೀ ಸ್ಮೃತಿ, 10.00 ಎಂ. ವೆಂಕಟೇಶಾಚಾರ್–ಹಾಡುಗಾರಿಕೆ, 11.00 ನಿಮ್ಮೊಂದಿಗೆ ಮೈಸೂರು ಆಕಾಶವಾಣಿ. **ಮಧ್ಯಾಹ್ನ:** 12.30 ದೇವರ ನಾಮ, 12.45 ಕಾದಂಬರಿ ವಿಹಾರ–ಡಾ.ಎಸ್.ಎಲ್. ಭೈರಪ್ಪನವರ ದೂರ ಸರಿದರು ಕಾದಂಬರಿಯ ಬಾನುಲಿ ಓದು ಪ್ರಸ್ತುತಿ–ಉಮೇಶ್ ಎಸ್.ಎಸ್., 1.20 ಭಾವಗೀತೆ–ವೃಂದಗಾನ, 2.50 ಸಿರಿಗನ್ನಡಂ ಗೆಲ್ಗೆ, ಪ್ರಸ್ತುತಿ– ಜಿ.ಕೆ. ರವೀಂದ್ರಕುಮಾರ್, 3.00 ಅವಧರಿಸು ಬಾ ಅಮರ ನಾರೇಯಣ–ಕಾರ್ಯಕ್ರಮ ಸರಣಿ, ಸಂಶೋಧನೆ, ಆಲೇಖ ಮತ್ತು ಸಂಗೀತ ನಿರ್ದೇಶನ– ಟಿ.ಎಸ್. ವಸಂತ ಮಾಧವಿ–ಪರಿಕಲ್ಪನೆ ಮತ್ತು ನಿರೂಪಣೆ–ಡಾ. ಎನ್.ರಘು, 4.00 ಮಹಿಳಾರಂಗ "ಆಕಾಶವಾಣಿ ಅಡುಗೆ ಮನೆ", ಪ್ರಸ್ತುತಿ– ಕೆ.ಬಿ.ಮೀನಾ, 4.30 ವೃತ್ತಿ ಮಾರ್ಗದರ್ಶನ–ದೃಶ್ಯ ವಿಷಯದಲ್ಲಿ ಇರುವ ಅಧ್ಯಯನ ಮತ್ತು ವೃತ್ತಿಪರ ಅವಕಾಶಗಳು ಕುರಿತು ವೀರಣ್ಣ ಎಂ.ಅರ್ಕಸಾಲಿ ಅವರೊಂದಿಗೆ ಮಾತುಕತೆ, 6.50 ಕೃಷಿರಂಗ–ಕಿಸಾನ್‌ವಾಣಿ, 9.15 ಜನಪದ ಸಂಗೀತ, 10.00 ವಾದ್ಯವೃಂದ, ನಿರ್ದೇಶನ – ತುಮಕೂರು ಬಿ. ರವಿಶಂಕರ್, 10.30 ಸವಿನೆನಪು.

- **ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳವರ ಮಠ:** ಗುರು ವೈಭವೋತ್ಸವ–2023, ಬೆಳಗ್ಗೆ 7ಕ್ಕೆ ಶ್ರೀ ಸೂಕ್ತ ಹೋಮ ಸಹಿತ ದುರ್ಗಾಪೂಜೆ, ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳವರ ಮಠ, ಸುಬ್ಬರಾಯನಕೆರೆ.
- **ಟೆಂಕೊ ಹೈರ್ ಪರ್ಚೇಸ್ ಅಂಡ್ ಲೀಸಿಂಗ್ ಕಂಪನಿ:** ಉದ್ಘಾಟನಾ ಸಮಾರಂಭ, ಉದ್ಘಾಟನೆ: ಮೇಯರ್ ಶಿವಕುಮಾರ್, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಮುಖ್ಯ ಅತಿಥಿಗಳು: ಎನ್.ಸಿ.ವೆಂಕಟರಾಜು, ಪಾಲಿಕೆ ಸದಸ್ಯರಾದ ಸೌಮ್ಯ ಉಮೇಶ್, ಶಾಂತಮ್ಮ ವಡಿವೇಲು, ಸ್ಥಳ: ಸೆಕ್ಯೂರ್ ಆಸ್ಪತ್ರೆ ಪಕ್ಕ, ಎನ್.ಎಸ್. ರಸ್ತೆ, ಬೆಳಗ್ಗೆ 9ಕ್ಕೆ.
- **ಮೈಸೂರು ಚಲನಚಿತ್ರ ಕಲಾವಿದರು ಮತ್ತು ತಂತ್ರಜ್ಞರ ಒಕ್ಕೂಟ:** ಒಕ್ಕೂಟದ ಉದ್ಘಾಟನಾ ಸಮಾರಂಭ, ಅಧ್ಯಕ್ಷತೆ: ಕದಂಬ ರಂಗ ಕಲಾ ವೇದಿಕೆ ಅಧ್ಯಕ್ಷ ವಿದ್ಯಾಸಾಗರ ಕದಂಬ, ಉದ್ಘಾಟನೆ: ಸಾಹಿತಿ ಬನ್ನೂರು ಕೆ. ರಾಜು, ಉಪಸ್ಥಿತರು: ಪ್ರತಿಧ್ವನಿ ಪ್ರಸಾದ್, ಸ್ಥಳ: ಒಕ್ಕೂಟದ ಆವರಣ, ನಜರ್‌ಬಾದ್, ಬೆಳಗ್ಗೆ 10ಕ್ಕೆ
- **ಶ್ರೀ ರಾಘವೇಂದ್ರಸ್ವಾಮಿ ಸೇವಾ ಸಮಿತಿ:** ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಹಾಗೂ ವರ್ಧಂತಿ ಮಹೋತ್ಸವ, ಶ್ರೀ ಶಿಂಶುಕುಮಾರ ಮಹಾಯಾಗ, ಬೆಳಗ್ಗೆ 6.30 ರಿಂದ ಶ್ರೀ ಶಂಶುಕುಮಾರ ಮಹಾಯಾಗ ಹಾಗೂ ಶ್ರೀಸೂಕ್ತ ಹೋಮ, ವಾಯುಸ್ತುತಿ ಪುರಶ್ಚರಣ (ಮಧು ಅಭಿಷೇಕ), ಸ್ಥಳ: ಶ್ರೀ ರಾಘವೇಂದ್ರಸ್ವಾಮಿ ಸೇವಾ ಸಮಿತಿ, ಜಯಲಕ್ಷ್ಮಿಪುರಂ.
- **ಮೈಸೂರು ವಿಶ್ವವಿದ್ಯಾನಿಲಯ ಲಲಿತ ಕಲಾ ಕಾಲೇಜು, ಶ್ರೀ ಗುಬ್ಬಿ ವೀರಣ್ಣ ಪೀಠ :** ಮೂರು ದಿನಗಳ ರಂಗ ಸಹೃದಯ ಕಾರ್ಯಾಗಾರ, ಸ್ಥಳ: ಲಲಿತ ಕಲಾ ರಂಗಮಂದಿರ, ಮಾನಸಗಂಗೋತ್ರಿ, ಬೆಳಗ್ಗೆ 10.30ಕ್ಕೆ.
- **ಅಭಿವೃದ್ಧಿ :** ಸಿಲ್ಕ್ ಇಂಡಿಯಾ–2023 ಪ್ರದರ್ಶನ ಮತ್ತು ಮಾರಾಟ, ಸ್ಥಳ: ಹೋಟೆಲ್ ಸದರನ್ ಸ್ಟಾರ್, ವಿನೋಬಾ ರಸ್ತೆ, ಬೆಳಗ್ಗೆ 10.30 ರಿಂದ.
- **ಜಯಂತಿ ಬಲ್ಲಾಳ್ ಫ್ಲ್ಯಾಗ್‌ಶಿಪ್ ಸ್ಟೋರ್:** ಕೀರ್ತಿಲಾಲ್ಸ್ ಡೈಮಂಡ್ ಜ್ಯುವೆಲ್ಲರಿ ಪ್ರದರ್ಶನ, ಸ್ಥಳ: ವಿಜಯನಗರ 1ನೇ ಹಂತ, ಬೆಳಗ್ಗೆ 11 ರಿಂದ.
- **ಮೈಸೂರು ವಿಶ್ವವಿದ್ಯಾನಿಲಯ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಅಧ್ಯಯನ ವಿಭಾಗ:** ಡಿಜಿಟಲ್ ಗ್ರಂಥಾಲಯ ಕುರಿತ 16ನೇ ಇನ್‌ಫಾರ್ಮೆಟಿಕ್ಸ್ ದತ್ತಿ ಉಪನ್ಯಾಸ, ಡಿಜಿಟಲ್ ಯುಗದಲ್ಲಿ ಜ್ಞಾನ ವ್ಯವಸ್ಥೆ: ಸಮಸ್ಯೆಗಳು, ಸವಾಲುಗಳು ಮತ್ತು ಮಾರ್ಗೋಪಾಯಗಳು, ಉಪನ್ಯಾಸ: ಡಾ.ಕೆ.ಎಸ್. ರಾಘವನ್, ಅಧ್ಯಕ್ಷತೆ : ಮೈಸೂರು ವಿವಿ ಕುಲಪತಿ ಪ್ರೊ. ಮುಜಾಫರ್ ಹೆಚ್. ಅಸ್ಸಾದಿ, ಮುಖ್ಯ ಅತಿಥಿಗಳು : ಪ್ರಾಧ್ಯಾಪಕ ಡಾ. ಎಂ.ಎ. ಶ್ರೀಧರ್, ಎನ್.ವಿ. ಸತ್ಯನಾರಾಯಣ, ಡಾ. ಎನ್.ಎಸ್. ಹರಿನಾರಾಯಣ, ಸ್ಥಳ: ಡಾ. ಎಸ್.ಆರ್. ರಂಗನಾಥನ್ ಹಾಲ್, ಮಾನಸಗಂಗೋತ್ರಿ, ಬೆಳಗ್ಗೆ 11ಕ್ಕೆ.
- **ಶ್ರೀ ಕುಂಬಳದೇವಿ ಅಮ್ಮನವರ ಜಾತ್ರಾ ಮಹೋತ್ಸವ:** ಗ್ರಾಮ ದೇವತೆ ಶ್ರೀ ಹಿರಿಯಮ್ಮ ಶ್ರೀ ಕುಂಬಳದೇವಿ ಅಮ್ಮನವರ 12ನೇ ಜಾತ್ರಾ ಮಹೋತ್ಸವ, ಮಧ್ಯಾಹ್ನ 12ಕ್ಕೆ ಅನ್ನಸಂತರ್ಪಣೆ, ಸ್ಥಳ: ಕುಂಬಳದೇವಮ್ಮ ದೇವಸ್ಥಾನದ ಹತ್ತಿರ, ಭೂಪೇಗೌಡರ ಛತ್ರ
- **ಜೆಎಸ್‌ಎಸ್ ಅರ್ಬನ್ ಹಾತ್ :** ಗುಜರಾತ್ ಕರಕುಶಲ ಉತ್ಸವ, ಉದ್ಘಾಟನೆ: ಜಿಪಂ ಕಾರ್ಯನಿರ್ವಾಹಕ ಕಾರ್ಯದರ್ಶಿ ಕೆ.ಎಂ.ಗಾಯಿತ್ರಿ, ಅಧ್ಯಕ್ಷತೆ: ಜೆಎಸ್‌ಎಸ್ ಮಹಾವಿದ್ಯಾಪೀಠ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರ ಮಠ, ವಿಶೇಷ ಅತಿಥಿಗಳು: ಪೊಲೀಸ್ ಅಧೀಕ್ಷಕರಾದ ಸೀಮಾ ಲಾಟ್ಕರ್, ಸ್ಥಳ: ಜೆಎಸ್‌ಎಸ್ ಅರ್ಬನ್ ಹಾತ್, ಹೆಬ್ಬಾಳು ಕೈಗಾರಿಕಾ ಪ್ರದೇಶ, ಸಂಜೆ 4ಕ್ಕೆ
- **ಶ್ರೀ ಚಿನ್ಮಯ ಮಿಷನ್ :** ಕೃಷ್ಣರಾವ್ ಪ್ರಕಾಶ್ ಅವರಿಂದ ಬದುಕು ಮತ್ತು ಜೀವನ ಕುರಿತು ಉಪನ್ಯಾಸ, ಸ್ಥಳ: ಯಜ್ಞಶಾಲೆ, ಶ್ರೀ ಚಿನ್ಮಯ ಮಿಷನ್ ಸನ್ನಿಧಿ, ಗೋಕುಲಂ, ಸಂಜೆ 6ಕ್ಕೆ.
- **ಶ್ರೀರಾಮಕೃಷ್ಣ ಆಶ್ರಮ, ಶ್ರೀ ರಾಮಕೃಷ್ಣ ಸೇವಾ ಸಂಘ, ಶ್ರೀ ರಾಮಕೃಷ್ಣ ಜಾತ್ರೋತ್ಸವ ಸಮಿತಿ :** ಆಧ್ಯಾತ್ಮಿಕ ಚಿಂತನ ಮಂಥನ ಕಾರ್ಯಕ್ರಮ, ಸಂಜೆ 5 ರಿಂದ ಶ್ರೀಮತಿ ಮೀನಾಕ್ಷಿ ಮತ್ತು ತಂಡದಿಂದ ಭಜನಾ ಕಾರ್ಯಕ್ರಮ, ಸಂಜೆ 6 ರಿಂದ ಡಾ. ಎಸ್.ಪಿ. ಯೋಗಣ್ಣ ಅವರಿಂದ ಆಧ್ಯಾತ್ಮಿಕ ಆರೋಗ್ಯ ಕುರಿತು ಪ್ರವಚನ, ಸಂಜೆ 7 ರಿಂದ ಚಾಮುಂಡೇಶ್ವರಿ ಭಜನಾ ತಂಡದಿಂದ ಹಾಡುಗಾರಿಕೆ, ಸಂಜೆ 7.30ರಿಂದ ಸ್ನೇಹ ಭಜನಾ ಮಂಡಳಿಯಿಂದ ಭಜನೆ, ಅಧ್ಯಕ್ಷತೆ: ವಿಧಾನಪರಿಷತ್ ಸದಸ್ಯ ವಿಶ್ವನಾಥ್, ಮುಖ್ಯ ಅತಿಥಿಗಳು: ಶಾಸಕ ಹರ್ಷವರ್ಧನ್, ಸ್ಥಳ: ರಾಮಕೃಷ್ಣ ಪರಮಹಂಸ ವೃತ್ತ, ರಾಮಕೃಷ್ಣನಗರ.
- **ಶ್ರೀರಾಮಕೃಷ್ಣ ಆಶ್ರಮ:** ಭಗವಾನ್ ಶ್ರೀರಾಮಕೃಷ್ಣ ಪರಮಹಂಸರ 188ನೇ ಜನ್ಮ ದಿನೋತ್ಸವ, ಆಶ್ರಮದ ವಾರ್ಷಿಕೋತ್ಸವ, ಸಂಜೆ 5.30 ರಿಂದ ಸಂಧ್ಯಾರತಿ, ಸಂಜೆ 5.45 ರಿಂದ ಬೇಲಿಮಠದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಸ್ವಾಮೀಜಿ ಅವರಿಂದ ಧರ್ಮ ಮತ್ತು ಅಧ್ಯಾತ್ಮ ಶ್ರೀ ರಾಮಕೃಷ್ಣರ ಮತ್ತು ಬಸವೇಶ್ವರರ ದೃಷ್ಟಿಕೋನದಲ್ಲಿ ಕುರಿತು ಕನ್ನಡದಲ್ಲಿ ಪ್ರವಚನ, ಸಂಜೆ 6.45 ರಿಂದ ವಿದ್ವಾನ್ ಶಿವಾನಂದ ಭಟ್ ಅವರಿಂದ ಗಾನಸುಧಾರಸ, ತಬಲಾ–ವಿದ್ವಾನ್ ಎನ್.ಜಿ. ಹೆಗಡೆ, ಹಾರ್ಮೋನಿಯಂ–ಹರಿಶ್ಚಂದ್ರ ನಾಯ್ಕ.ಸ್ಥಳ: ಶ್ರೀರಾಮಕೃಷ್ಣ ಆಶ್ರಮ, ಯಾದವಗಿರಿ.
- **ಶ್ರೀ ಕೃಷ್ಣಗಾನ ಸಭಾ :** ಡಾ. ಸಿ.ಎಂ. ಮುನಿರಾಮಯ್ಯನವರ ತಂದೆ ತಾಯಿಗಳ ಸ್ಮರಣಾರ್ಥ ನೃತ್ಯ ಕಾರ್ಯ ಕ್ರಮ, ಉದ್ಘಾಟನೆ: ಪಾಲಿಕೆ ಸದಸ್ಯ ಎಸ್.ಬಿ.ಎಂ.ಮಂಜು, ವಿದುಷಿ ಸ್ಮೃತಿ ರಮೇಶ್ ಕೌಶಿಕ್, ವಿದುಷಿ ದೀಪ ಕೃಷ್ಣ, ವಿದುಷಿ ಮಿನಿ ಶೈನಿ ಅವರಿಂದ ನೃತ್ಯ ಕಾರ್ಯಕ್ರಮ, ಸ್ಥಳ:ಆಳ್ವಾರ್ ಕಲಾ ಭವನ, ಸಂಜೆ 6.30ಕ್ಕೆ
- **ಎನ್.ಆರ್. ಮೊಹಲ್ಲಾ ಸಂಗೀತ ಸಭಾ ಚಾರಿಟಬಲ್ ಟ್ರಸ್ಟ್:** ಶ್ರೀ ತ್ಯಾಗರಾಜರ ಮತ್ತು ಶ್ರೀ ಪುರಂದರದಾಸರ ಸಂಗೀತೋತ್ಸವ, ವಿದ್ವಾನ್ ಎಂ.ಬಿ. ಹರಿಹರನ್ ಮತ್ತು ವಿದ್ವಾನ್ ಎಸ್. ಅಶೋಕ್ ಅವರಿಂದ ಗಾಯನ, ವಿದ್ವಾನ್ ಕೇಶವ್‌ಮೋಹನ್ ಕುಮಾರ್–ಪಿಟೀಲು, ವಿದ್ವಾನ್ ಹೆಚ್.ಎಲ್. ಶಿವಶಂಕರಸ್ವಾಮಿ–ಮೃದಂಗ, ವಿದ್ವಾನ್ ಎಂ.ಆರ್. ಮಂಜುನಾಥ್–ಘಟಂ, ಸ್ಥಳ:ಶ್ರೀಪ್ರಸನ್ನ ಮಹಾಗಣಪತಿ ದೇವಸ್ಥಾನ, ಎನ್.ಆರ್. ಮೊಹಲ್ಲಾ, ಸಂಜೆ 6.30ಕ್ಕೆ.
- **ಮೈಸೂರು ಜಿಲ್ಲಾ ಅಮೆಚೂರ್ ಖೋ ಖೋ ಸಂಸ್ಥೆ, ಮಾಡರ್ನ್ ಖೋ ಖೋ ಸಂಸ್ಥೆ:** ಹೊನಲು ಬೆಳಕಿನ ಮಾಡರ್ನ್ ಖೋ ಖೋ ರಾಷ್ಟ್ರೀಯ ಚಾಂಪಿಯನ್‌ಶಿಪ್, ಉದ್ಘಾಟನೆ : ಮಾಜಿ ಮೇಯರ್ ಸುನಂದ ಪಾಲನೇತ್ರ, ಅಧ್ಯಕ್ಷತೆ : ಪಾಲಿಕೆ ಆಯುಕ್ತ ಜಿ. ಲಕ್ಷ್ಮೀಕಾಂತರೆಡ್ಡಿ, ಮುಖ್ಯ ಅತಿಥಿಗಳು : ಮಾಜಿ ಮೇಯರ್ ಎನ್. ಪ್ರಕಾಶ್, ಶ್ರೀಕಾಂತ್ ಮೋರೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಟಿ.ಆರ್. ರೋಹಿತ್ ಗಂಗಾಧರ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಪಿ. ಕೃಷ್ಣಯ್ಯ, ಹೆಚ್.ಆರ್. ಭಗವಾನ್, ನೂರ್ ಅಹಮದ್ ಆಲಿ, ಸ್ಥಳ: ವಿವೇಕಾನಂದ ಕ್ರೀಡಾಂಗಣ, ಕುವೆಂಪುನಗರ, ಸಂಜೆ 6.30ಕ್ಕೆ.
- **ಶಾರದಾ ವಿಲಾಸ ಶಿಕ್ಷಣ ಮಹಾವಿದ್ಯಾಲಯ:** ಸಾಂಸ್ಕೃತಿಕ ವೇದಿಕೆ ಉದ್ಘಾಟನಾ ಸಮಾರಂಭ, ಉದ್ಘಾಟನೆ : ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ. ಲಕ್ಷ್ಮಣ ಅಯ್ಯಪ್ಪ ಕುಲಗೋಡ, ಮುಖ್ಯ ಅತಿಥಿಗಳು: ಶಾರದಾ ವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ ಡಾ.ಬಿ.ಎಂ.ಸುಬ್ರಾಯ, ಎನ್. ಚಂದ್ರಶೇಖರ್, ಡಾ.ಟಿ.ಕೆ.ಉಮೇಶ್, ಅಧ್ಯಕ್ಷತೆ: ಮಹಾವಿದ್ಯಾಲಯ ಪ್ರಾಂಶುಪಾಲ ಡಾ.ಕೆ.ಎಸ್.ಲೀಲಾ, ಸ್ಥಳ; ಶಾರದಾ ವಿಲಾಸ ಶಿಕ್ಷಣ ಮಹಾವಿದ್ಯಾಲಯ, ಬೆಳಗ್ಗೆ 11ಕ್ಕೆ.
- **ಮೈಸೂರು ಮ್ಯೂಸಿಕ್ ಅಸೋಸಿಯೇಷನ್ :** ಸಿಸ್ಟರ್ ಸಿಸ್ಟರ್ ಜಾನ್ ಡಿ. ಬ್ರಿಟ್ಟೋ ಸ್ಮರಣಾರ್ಥ ಫ್ಯೂಷನ್ ಸಂಗೀತ ಉತ್ಸವ, ಉದ್ಘಾಟನೆ : 'ಸ್ಟಾರ್ ಆಫ್ ಮೈಸೂರ್' ಮತ್ತು 'ಮೈಸೂರು ಮಿತ್ರ' ಸಂಸ್ಥಾಪಕ–ಸಂಪಾದಕ ಕೆ.ಬಿ. ಗಣಪತಿ, ಪ್ರವೀಣ್ ಡಿ. ರಾವ್, ವಾರಿಜಾಶ್ರೀ ವೇಣುಗೋಪಾಲ್, ವಿವೇಕ್ ಸಂತೋಷ್ ಮತ್ತು ಪ್ರಮಥ್ ಕಿರಣ್ ಅವರಿಂದ ಚಕ್ರ ಫೋನಿಕ್ಸ್, ವರ್ಲ್ಡ್ ಮ್ಯೂಸಿಕ್ ಬ್ಯಾಂಡ್, ಸ್ಥಳ: ಜಗನ್ಮೋಹನ ಅರಮನೆ, ಸಂಜೆ 6.30ಕ್ಕೆ.

ದೇವೀರಮ್ಮನಹಳ್ಳಿಯಲ್ಲಿಂದು, ನಂಜನಗೂಡು ತಾ.

- **ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು:** ದತ್ತಿ ಉಪನ್ಯಾಸ ಕಾರ್ಯಕ್ರಮ, ಉದ್ಘಾಟನೆ: ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹೆಳವರಹುಂಡಿ ಸಿದ್ದಪ್ಪ, ದತ್ತಿ ಉಪನ್ಯಾಸ : ಆಕಾಶವಾಣಿ ಹಿರಿಯ ಉದ್ಘೋಷಕ ಡಾ. ಮೈಸೂರು ಉಮೇಶ್, ಅಧ್ಯಕ್ಷತೆ: ಕಾಲೇಜು ಪ್ರಾಂಶುಪಾಲ ಪ್ರೊ.ಹೆಚ್.ಎಸ್. ನಾಗೇಂದ್ರಕುಮಾರ್, ಆಶಯ ನುಡಿ: ಎಂ. ಚಂದ್ರಶೇಖರ್, ಸ್ಥಳ: ಜೆಎಸ್‌ಎಸ್ ಕಾಲೇಜು ಸಭಾಂಗಣ, ದೇವೀರಮ್ಮನಹಳ್ಳಿ, ಬೆಳಗ್ಗೆ 11ಕ್ಕೆ.

ಚಿಕ್ಕಕೊಪ್ಪಲಿನಲ್ಲಿಂದು, ಕೆ.ಆರ್.ನಗರ ತಾಲೂಕು

- **ಸಿ.ಎಚ್.ದೇವೇಗೌಡ ಸ್ಮಾರಕ ಉಚಿತ ವಾಚನಾಲಯ ಕೇಂದ್ರ, ವಿಜಯಲಕ್ಷ್ಮಿ ಪ್ರಕಾಶನ, ಕುವೆಂಪುನಗರ:** ಲೇಖಕ ಪ್ರೊ ಸಿ.ಡಿ. ಪರಶುರಾಮ ಅವರ ಚಿಕ್ಕಕೊಪ್ಪಲು: ಸಾಂಸ್ಕೃತಿಕ ಸಂಕಥನ ಕೃತಿ ಬಿಡುಗಡೆ ಸಮಾರಂಭ, ಉದ್ಘಾಟನೆ: ರೈತಪರ ಹೋರಾಟಗಾರ ಪ್ರೊ.ಕೆ.ಸಿ.ಬಸವರಾಜು, ಅಧ್ಯಕ್ಷತೆ: ಮುಖಂಡ ದೊಡ್ಡಸ್ವಾಮೇಗೌಡ, ಕೃತಿ ಕುರಿತು ಮಾತನಾಡುವವರು: ಹಿರಿಯ ಪತ್ರಕರ್ತ ಅಂಶಿಪ್ರಸನ್ನಕುಮಾರ್, ಅತಿಥಿಗಳು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಜಿಪಂ ಮಾಜಿ ಸದಸ್ಯ ಡಿ. ರವಿಶಂಕರ್, ಕೆ.ಆರ್.ನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಡಿಂಡಿಮ ಶಂಕರ್, ಟಿ.ಪುರುಷೋತ್ತಮ, ವಿನಯ್ ಡಿ.ಎಸ್. ಜಗದೀಶ್, ಸ್ಥಳ: ಅನುಭವ ಮಂಟಪ ವೇದಿಕೆ, ಚಿಕ್ಕಕೊಪ್ಪಲು, ವಾಲ್ಮೀಕಿ ಭವನದ ಮುಂಭಾಗ, ಬೆಳಗ್ಗೆ 11ಕ್ಕೆ.

ಚಂದ್ರವಾಡಿಯಲ್ಲಿಂದು, ನಂಜನಗೂಡು ತಾಲೂಕು

- **ಜೆಎಸ್‌ಎಸ್ ಪಾಲಿಟೆಕ್ನಿಕ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ:** ವಾರ್ಷಿಕ ವಿಶೇಷ ಶಿಬಿರ, ಸಾನ್ನಿಧ್ಯ : ಶ್ರೀ ಮಹೇಶ್ವರಸ್ವಾಮಿ, ಉದ್ಘಾಟನೆ: ಕಾಲೇಜು ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಬಿ. ನಿರಂಜನಮೂರ್ತಿ, ಅಧ್ಯಕ್ಷತೆ : ಜೆಎಸ್‌ಎಸ್ ಪಾಲಿಟೆಕ್ನಿಕ್ ಪ್ರಾಂಶುಪಾಲ ಎನ್. ವಿದ್ಯಾಶಂಕರ್, ಉಪಸ್ಥಿತರು : ಜೆಎಸ್‌ಎಸ್ ಪಾಲಿಟೆಕ್ನಿಕ್ ಪ್ರಾಂಶುಪಾಲ ಬಿ.ಎಸ್. ರಾಜಶೇಖರ್, ಸಂಜೆ 5ಕ್ಕೆ.

ಮಂಡ್ಯ ಡಿಸಿ ಕಚೇರಿ ದಿಗ್ಬಂಧನ ಯಶಸ್ವಿ

ಒಂದನೇ ಪುಟದಿಂದ

ಚೌಕಕಾರದಲ್ಲಿ ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ಕಿತ್ತು ರಸ್ತೆ ಬದಿಗೆ ಎಳೆದು ತಂದು ನಿಲ್ಲಿಸಿದರು. ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ. ಕಳೆದ 105 ದಿನದಿಂದ ಪ್ರತಿ ಟನ್ ಕಬ್ಬಿಗೆ 4500 ರೂ., ಪ್ರತಿ ಲೀಟರ್ ಹಾಲಿಗೆ 40 ರೂ. ದರ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಸರ್ಕಾರ ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಬ್ಬಿಗೆ 4500 ರೂ. ಹಾಗೂ ಹಾಲಿಗೆ ಪ್ರೋತ್ಸಾಹ ಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಇದುವರೆಗೂ ರೈತರ ಯಾವುದೇ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಲಿಲ್ಲ. ಇದೊಂದು ವಚನಭ್ರಷ್ಟ ಸರ್ಕಾರ. ರೈತರನ್ನು ಶೋಷಣೆ ಮಾಡುತ್ತಿದೆ. ಕೊಟ್ಟ ಮಾತಿಗೆ ತಪ್ಪಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಬಿಜೆಪಿ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರನ್ನು ಸುಲಿಗೆ ಮಾಡುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎನ್ನುವ ಅನುಮಾನ ಕಾಡುತ್ತಿದೆ ಎಂದರು.

ಬಿಗುವಿನ ವಾತಾವರಣ: ರೈತರು ಬ್ಯಾರಿಕೇಡ್ ಭೇದಿಸಿ ಒಳನುಗ್ಗುತ್ತಿದ್ದಂತೆ ಕೆಲ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಈ ವೇಳೆ ಕೆಲಕಾಲ ಜಿಲ್ಲಾಧಿಕಾರಿ ಕಚೇರಿಗೆ ದಿಗ್ಬಂಧನ ಹಾಕುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದರು.

ಪೊಲೀಸ್ ಸರ್ಪಗಾವಲು: ರೈತ ಸಂಘ ಜಿಲ್ಲಾಧಿಕಾರಿ ಕಚೇರಿ ದಿಗ್ಬಂಧನಕ್ಕೆ ಕರೆ ಕೊಟ್ಟಿದ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಭಾರೀ ಬಂದೋಬಸ್ತ್ ಮಾಡಿತ್ತು. ರೈತರು ಬ್ಯಾರಿಕೇಡ್ ಭೇದಿಸಿ ಒಳನುಗ್ಗುವ ವೇಳೆ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಜಿಲ್ಲಾಧಿಕಾರಿ ನಿವಾಸದ ಬಳಿ ಸಮಾವೇಶಗೊಂಡರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್, ಜಿಪಂ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ರೈತ ಮುಖಂಡರಾದ ಸುನೀತಾ ಪುಟ್ಟಣ್ಣಯ್ಯ, ದರ್ಶನ್ ಪುಟ್ಟಣ್ಣಯ್ಯ, ಪ್ರಸನ್ನ ಎನ್.ಗೌಡ, ಸೇರಿದಂತೆ ನೂರಾರು ಮಂದಿ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಗುತ್ತಿಗೆದಾರರಿಗೆ ವಿವಿಧ ಕಾಮಗಾರಿ ಬಿಲ್ ಹಣ ಪಾವತಿಸದ ಅಧಿಕಾರಿಗಳಿಗೆ

ಶೋಕಾಸ್ ನೋಟೀಸ್ ನೀಡಿ

● ಕೆಡಿಪಿ ಸಭೆಯಲ್ಲಿ ಆರ್ಥಿಕ ಪ್ರಗತಿ ಸಾಧಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಜಯರಾಂ ● ತಕ್ಷಣ ಗುತ್ತಿಗೆದಾರರ ಬಿಲ್ ಪಾವತಿಸಲು ತಾಕೀತು ● ಸಭೆಯಲ್ಲಿ ಬೇಜವಾಬ್ದಾರಿ ಅಧಿಕಾರಿಗಳ ಬೆವರಿಳಿಸಿದ ಖಡಕ್ ಕಾರ್ಯದರ್ಶಿ ● ಜನಪ್ರತಿನಿಧಿಗಳಿಲ್ಲದಿರುವುದರಿಂದ ಅಧಿಕಾರಿಗಳಿಗೆ 'ಅಂಕೆ' ಇಲ್ಲ; ತರಾಟೆ



ಮೈಸೂರು, ಫೆ.23(ಆರ್‌ಕೆ)–ಶಾಲಾ ಕೊಠಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳ ಕಾಮಗಾರಿ ಕೈಗೊಂಡ ಗುತ್ತಿಗೆದಾರರ ಬಿಲ್ ಪಾವತಿಸದೆ ವಿಳಂಬ ಮಾಡುತ್ತಿರುವ ಅಧಿಕಾರಿಗಳಿಗೆ ಶೋಕಾಸ್ ನೋಟೀಸ್ ನೀಡಿ, ವಿವರಣೆ ಪಡೆಯುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್. ಜಯರಾಂ ಅವರು ಇಂದಿಲ್ಲಿ ಮೈಸೂರು ಜಿಲ್ಲಾ ಪಂಚಾಯ್ತಿ ಸಿಇಓ ಡಾ. ಕೆ.ಎಂ. ಗಾಯತ್ರಿ ಅವರಿಗೆ ನಿರ್ದೇಶನ ನೀಡಿದ್ದಾರೆ.

ಮೈಸೂರಿನ ಜಿಲ್ಲಾ ಪಂಚಾಯ್ತಿ ಕಚೇರಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂದು ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗಿ ಭೌತಿಕವಾಗಿ ಕೆಲಸ ಮಾಡಿದ್ದಾಗ್ಯೂ ಗುತ್ತಿಗೆದಾರರಿಗೆ ಬಿಲ್ ಪಾವತಿಸದ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ (PRED)ದ ಎಗ್ಸಿಕ್ಯುಟಿವ್ ಇಂಜಿನಿಯರ್, ಅಸಿಸ್ಟೆಂಟ್ ಎಗ್ಸಿಕ್ಯುಟಿವ್ ಇಂಜಿನಿಯರ್ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಇಂದೇ ಶೋಕಾಸ್ ನೋಟೀಸ್ ನೀಡಿ ಎಂದು ತಾಕೀತು ಮಾಡಿದರು.

ಮೈಸೂರು ಜಿಲ್ಲಾ ಪಂಚಾಯ್ತಿ ಪಿಆರ್ ಇಡಿಗೆ ಹೆಚ್ಚುವರಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಿಕ್ಷಣ ಇಲಾಖೆಯಿಂದ 4 ಕೋಟಿ ರೂ. ಅನುದಾನ ನೀಡಿದ್ದರೂ ಹಣ ಖರ್ಚು ಮಾಡಿಲ್ಲ. ಪ್ರಸ್ತಾವನೆ ಬಂದ ತಕ್ಷಣ ಎಸ್ಟಿಮೇಟ್ ತಯಾರಿಸಿ ಟೆಂಡರ್ ಕರೆದು ಕಾರ್ಯಾದೇಶ ನೀಡಲು ವಿಳಂಬ ಮಾಡಿದ್ದಲ್ಲದೆ, ಭೌತಿಕವಾಗಿ ಕೆಲಸ ಮಾಡಿದ್ದಾಗ್ಯೂ ಗುತ್ತಿಗೆದಾರರಿಗೆ ಹಣ ಪಾವತಿಸದೇ ಅಲೆಸುತ್ತಿರುವುದಕ್ಕೆ ಕಾರಣವೇನು, ನಿಮಗೆ ನೀಡಿದ ಹಣ ಬಳಕೆಯಾಗದಿದ್ದಲ್ಲಿ ಅನುದಾನ ಮಾರ್ಚ್ ಮುಗಿದ ನಂತರ ಸರ್ಕಾರಕ್ಕೆ ವಾಪಸ್ ಹೋಗುವುದಿಲ್ಲವೇ ಎಂದು ಜಯರಾಂ ಅವರು ಇಂಜಿನಿಯರ್‌ಗಳನ್ನು ತರಾಟೆಗೆ ತೆಗೆದುಕೊಂಡರು.

ಅದಕ್ಕೆ ಸಮರ್ಪಕ ಉತ್ತರ ನೀಡಲು ತಡಬಡಾಯಿಸಿದ ಇಂಜಿನಿಯರ್‌ಗಳು, ತಾಲೂಕುವಾರು ಅಂಕಿ–ಅಂಶಗಳೊಂದಿಗೆ ಪ್ರಶ್ನೆ ಕೇಳಿದಾಗಲೂ ಅನುದಾನ ಬಳಕೆ ಬಗ್ಗೆ ಸಮರ್ಪಕ ಮಾಹಿತಿ ನೀಡದಿದ್ದರಿಂದ ಕಾರಣ ಕೇಳಿ ನೋಟೀಸ್ ಜಾರಿ ಮಾಡಿ ಎಂದು ಜಿಲ್ಲಾ ಪಂಚಾಯ್ತಿ ಸಿಇಓ ಡಾ. ಕೆ.ಎಂ.ಗಾಯತ್ರಿ ಅವರಿಗೆ ಸೂಚನೆ ನೀಡಿದ ಜಯರಾಂ ಅವರು, ನಾಳೆ (ಫೆ.23) ಸಂಜೆಯೊಳಗಾಗಿ ಬಿಲ್ ಬರೆದು ಗುತ್ತಿಗೆದಾರರಿಗೆ ಬಾಕಿ ಹಣವನ್ನು ಕೆ–2 ಚಲನ್ ಮೂಲಕ ಪಾವತಿಸದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಪಡಿಸುವಂತೆ ಸರ್ಕಾರದ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಗಳಿಗೆ ಶಿಫಾರಸು ಮಾಡುವಂತೆ ತಾಕೀತು ಮಾಡಿದರಲ್ಲದೆ, ಈಗಲೇ ಪತ್ರ ರೆಡಿ ಮಾಡಿಸಿ ತರಿಸಿ ಎಂದಾಗ ಬೆಚ್ಚಿ ಬಿದ್ದ ಅಧಿಕಾರಿಗಳು, ಹೆಚ್ಚಿನ ವಿವರಣೆ ನೀಡಿ ತುರ್ತು ಪತ್ರ ಬರೆಯುವುದರಿಂದ ಪಾರಾದರು.

ಹೇಳೋರು–ಕೇಳೋರ್‍ಯಾರೂ ಇಲ್ಲ: ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲಿ ಚುನಾಯಿತ ಪ್ರತಿನಿಧಿಗಳಿಲ್ಲದಿರುವುದರಿಂದ ನಿಮ್ಮ ಇಷ್ಟ ಬಂದಂತೆ ವರ್ತಿಸುತ್ತಿದ್ದೀರಿ. ನಿಮಗೆ ಹೇಳೋರು–ಕೇಳೋರು ಯಾರೂ ಇಲ್ಲ. ಸದಸ್ಯರು, ಸ್ಥಾಯಿ ಸಮಿತಿಗಳಿಲ್ಲದಿರುವುದರಿಂದ ಅಧಿಕಾರ ಹಾಗೂ ಸಮಯವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದೀರಿ. ಸರ್ಕಾರ ಮುಕ್ತ ಅವಕಾಶ ನೀಡಿರುವುದನ್ನು ಬಳಸದೇ ನಿರ್ಲಕ್ಷ್ಯದಿಂದ ಕೈಚೆಲ್ಲಿ ಕುಳಿತಿದ್ದೀರಾ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅಧಿಕಾರಿಗಳು ಜಢತ್ವ ಬೆಳೆಸಿಕೊಂಡಿದ್ದಾರೆ. ಚುನಾಯಿತ ಪ್ರತಿನಿಧಿಗಳಿದ್ದಾಗ ಆಗಿಂದಾಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದರು. ಈಗ ನಿಮ್ಮ ಇಷ್ಟ ಬಂದ ಹಾಗೆ ಕಾಲ ಕಳೆಯುತ್ತಿದ್ದೀರಿ ಎಂದ ಜಯರಾಂ, ರಾಜ್ಯ ಮತ್ತು ಕೇಂದ್ರ ವಲಯದಿಂದ ಬಿಡುಗಡೆಯಾದ ಅನುದಾನವನ್ನು ಮಾರ್ಚ್ ತಿಂಗಳೊಳಗಾಗಿ ಖರ್ಚು ಮಾಡದಿದ್ದಲ್ಲಿ ಹಣ ವಾಪಸ್ಸಾಗುತ್ತದೆ. ಮಾರ್ಚ್ ಅಂತ್ಯಕ್ಕೆ 34 ದಿನ ಉಳಿದಿದ್ದು, ಅಲ್ಲಿಯವರೆಗೆ ಶೇ.100ರಷ್ಟು ಅನುದಾನ ಬಳಸಿ ಸಮರೋಪಾದಿಯಲ್ಲಿ ಕೆಲಸ ಮಾಡಿಸಿ ಆರ್ಥಿಕ ಪ್ರಗತಿ ಸಾಧಿಸಬೇಕೆಂದು ತಾಕೀತು ಮಾಡಿದರು. ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎನ್.ಬಸವರಾಜು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಕೆಡಿಪಿ ಸಭೆಯಲ್ಲಿ ಹಾಜರಿದ್ದರು.

ಸಣ್ಣ ಹಿಡುವಳಿದಾರರಿಗೆ ಸರ್ಕಾರದ ಸೌಲಭ್ಯ ತಲುಪಿಸಿ



ಮೈಸೂರು, ಫೆ.23(ಆರ್‌ಕೆ)–ಸಣ್ಣ, ಅತೀ ಸಣ್ಣ ಹಿಡುವಳಿದಾರರಿಗೆ ಸಬ್ಸಿಡಿ, ಆರ್ಥಿಕ ಸಹಾಯ ಧನ, ಕೃಷಿ ಉಪಕರಣ ಸೇರಿದಂತೆ ಸರ್ಕಾರದ ಸೌಲಭ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ತಲುಪಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಜಯರಾಂ ಅವರು ಕೃಷಿ, ತೋಟಗಾರಿಕೆ ಮತ್ತು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಇಂದಿಲ್ಲಿ ಸೂಚನೆ ನೀಡಿದ್ದಾರೆ.

ಮೈಸೂರಿನ ಜಿಲ್ಲಾ ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ನೀವು ರೈತರ ಬಳಿ ಹೋಗಿ ಮಣ್ಣಿನ ಫಲವತ್ತತೆ ಕಾಪಾಡುವುದು, ಆಧುನಿಕ ಕೃಷಿ ಪದ್ಧತಿ, ನೀರಿನ ಸದ್ಬಳಕೆ, ಬಿತ್ತನೆ ಬೀಜ, ಲಾಭದಾಯಕ ಬೆಳೆಗೆ ಪ್ರೋತ್ಸಾಹ, ತೋಟಗಾರಿಕೆ ಬೆಳೆಯ ಅನುಕೂಲಗಳ ಬಗ್ಗೆ ಜಮೀನುಗಳಲ್ಲೇ ಅಗತ್ಯ ಮಾಹಿತಿ ನೀಡಬೇಕು ಎಂದರು. ಅಧಿಕಾರಿಗಳು ಫೀಲ್ಡ್‌ಗೆ ಹೋಗದೆ ತಮ್ಮ ಕಚೇರಿಗೆ ಬಂದ ರೈತರಿಗೆ ಒಂದಿಷ್ಟು ಮಾಹಿತಿ ಕೊಟ್ಟು ಕುಳಿತುಕೊಳ್ಳುತ್ತೀರಿ. ನೀವೇ ರೈತರ ಬಳಿ ಹೋಗಿ, ಅವರಿಗೆ ಉಪಯುಕ್ತ ಮಾಹಿತಿ ನೀಡಿ ಲಾಭದಾಯಕವಾದ ತೋಟಗಾರಿಕಾ ಬೆಳೆಗೆ ಉತ್ತೇಜನ ನೀಡದೆ, ಬೇಕಾಬಿಟ್ಟಿಯಾಗಿ ಸರ್ಕಾರದ ಅನುದಾನ ಖರ್ಚು ಮಾಡಿ ಸುಮ್ಮನಿದ್ದರೆ ಏನೂ ಪ್ರಯೋಜನವಾಗುವುದಿಲ್ಲ ಎಂದು ಅವರು ಅಧಿಕಾರಿಗಳಿಗೆ ಚಾಟಿ ಬೀಸಿದರು.

ಪೂರ್ಣ ಮಾಹಿತಿಯೊಂದಿಗೆ ಬಾರದೇ, ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್‌ಗೆ ಬಿಸಿ ಮುಟ್ಟಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಫಲಾನುಭವಿಗಳ ಆಯ್ಕೆ, ಅನುದಾನ ಹಂಚಿಕೆ, ಖರ್ಚಿನ ವಿವರಗಳ ಬಗ್ಗೆ ಅರೆಬರೆ ಮಾಹಿತಿ ನೀಡುತ್ತಿದ್ದರಿಂದ ಆ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಎನ್ಟ್ರೀ ಕ್ಲರ್ಕ್ ರೀತಿ ಮಾತಾಡ್ತಿದ್ದೀರಾ. ನೀವು ಕೃಷಿ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರುವ ಉನ್ನತ ಅಧಿಕಾರಿ. ಸಭೆಗೆ ಬರುವಾಗ ಪೂರ್ವ ತಯಾರಿ ಮಾಡಿಕೊಳ್ಳಬೇಕಲ್ಲವೆ? ಎಂದು ಖಡಕ್ಕಾಗಿ ಪ್ರಶ್ನಿಸಿದ ಅವರು, ಮುಖ್ಯ ಯೋಜನಾಧಿಕಾರಿಯತ್ತ ಬೊಟ್ಟು ಮಾಡಿ ನೀವು ಇಲಾಖೆಯವರು ಕೊಟ್ಟ ಅಂಕಿ–ಅಂಶಗಳನ್ನು ಪರಿಶೀಲಿಸಿ ಸಭೆಗೆ ಮಂಡಿಸಬೇಕೆಂದು ಸೂಚಿಸಿದರು. ತುರ್ತು ಸಂದರ್ಭ ಹೊರತುಪಡಿಸಿ ಉಳಿದೆಲ್ಲಾ ಕಾಮಗಾರಿಗಳನ್ನು ಟೆಂಡರ್ ಕರೆದು ಕಾರ್ಯಾದೇಶ ನೀಡಬೇಕು. ನೀವೇ 5 ಲಕ್ಷ, 10 ಲಕ್ಷ ರೂ.ಗೆ ಬೇರ್ಪಡಿಸಿ ತುಂಡು ಗುತ್ತಿಗೆ ನೀಡುವುದನ್ನು ಸಹಿಸುವುದಿಲ್ಲ. ನಿಮಗೆ ಬೇಕಾದವರಿಗೆ ಅಥವಾ ಆರ್ಥಿಕ ಲಾಭಕ್ಕಾಗಿ ತುಂಡು ಗುತ್ತಿಗೆ ಕೊಡುತ್ತಿದ್ದೀರಿ ಎಂದು ಕೆಂಡಕಾರಿದ ಜಯರಾಂ, ನನ್ನ ಗಮನಕ್ಕೇ ಬಾರದೇ ತುಂಡು ಗುತ್ತಿಗೆಗೆ ಸಬೂಬು ಹೇಳಿ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ಪಡೆಯುವುದನ್ನು ನಾನು ಸಹಿಸುವುದಿಲ್ಲ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಧಿಕಾರಿಗಳ ಕಾರ್ಯ ವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದರು. ನರೇಗಾ ಯೋಜನೆಯಡಿ ಬದು ನಿರ್ಮಾಣ, ಕೃಷಿ ಹೊಂಡಾ, ಚೆಕ್ ಡ್ಯಾಂನಂತಹ ಕಾಮಗಾರಿಯನ್ನು ಮಾನವ ದಿನ ಬಳಸಿ ಪೂರೈಸಲೆಂದು 33 ಕೋಟಿ ರೂ. ಹಣ ನೀಡಿದ್ದರೂ ಬಳಸದಿ ರುವುದರಿಂದ ರೈತರಿಗೆ ನಷ್ಟವಾಗಿದೆ. ಸರಿಯಾಗಿ ಮಾಹಿತಿ ನೀಡದೆ ಅಂಗನವಾಡಿ ಮಕ್ಕಳಿಗೆ ಪಾಠ ಹೇಳುವಂತೆ ಮಾತನಾಡುತ್ತಿದ್ದೀರಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಜಯರಾಂ ಖಾರವಾಗಿ ಹೇಳಿದರು. ಶಾಲೆಗಳಿಗೆ ಗ್ರೀನ್ ಬೋರ್ಡ್, ಡೆಸ್ಕ್ ಪೂರೈಸಲು ಕಿಯೋನಿಕ್ಸ್ ಸಂಸ್ಥೆಗೆ ವಹಿಸಿರುವುದನ್ನು ಪ್ರಶ್ನಿಸಿದ ಅವರು, ಟೆಂಡರ್ ಕರೆದಿದ್ದರೆ ಉಪಕರಣ ತಯಾರಿಸುವ ಕಂಪನಿಗಳೇ ಪೂರೈಸುತ್ತಿದ್ದವು. ಸ್ವಹಿತಾಸಕ್ತಿಗಾಗಿ ಬೇಕಾಬಿಟ್ಟಿಯಾಗಿ ನಡೆದುಕೊಳ್ಳುವುದು ಸರಿ ಇಲ್ಲ ಎಂದು ಅಧಿಕಾರಿಗಳಿಗೆ ಸಭೆಯಲ್ಲಿ ಬಿಸಿ ಮುಟ್ಟಿಸಿದರು. ಡಿ.ಬಿ.ಕುಪ್ಪೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೊದಲ ಕಟ್ಟಡದ ರಿಪೇರಿ ಕೆಲಸ ಮಾಡಲು ಖಾಸಗಿ ವ್ಯಕ್ತಿಯೊಬ್ಬ ಅಡ್ಡಿಪಡಿಸಿ ಅದಕ್ಕೆ ಬೀಗ ಹಾಕಿದ್ದರೂ ಗಮನಕ್ಕೆ ಬಂದಿಲ್ಲ ಎಂದ ಜಿಲ್ಲಾ ಆರೋಗ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಕಾಮಗಾರಿಯನ್ನು ವೀಕ್ಷಿಸಿದ್ದರೆ ವಿಷಯ ತಿಳಿಯುತ್ತಿತ್ತು ಎಂದರು.

ನಾಳೆಯಿಂದ ಶ್ರವಣದೋಷವುಳ್ಳವರ ರಾಜ್ಯಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ



ಮೈಸೂರು,ಫೆ.23(ಪಿಎಂ)– ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಬೆಂಗಳೂರಿನ ಚೆಷೈರ್ ಡಿಸೆಬಿಲಿಟಿ ಟ್ರಸ್ಟ್ ಸಹಯೋಗದಲ್ಲಿ ಫೆ.25 ಮತ್ತು 26ರಂದು ಶ್ರವಣದೋಷವುಳ್ಳವರ ರಾಜ್ಯಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್‌ನ ಪ್ರಾಂಶುಪಾಲ ಬಿ.ಇಳಂಗೋವನ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಜೆಸಿಇ ಕಾಲೇಜಿನ ಆಟದ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳ 10 ತಂಡಗಳು ಭಾಗವಹಿಸಲಿವೆ. ಪ್ರಥಮ ಸ್ಥಾನ ಪಡೆದ ತಂಡಕ್ಕೆ 10 ಸಾವಿರ ರೂ. ಹಾಗೂ ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 6 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು ಎಂದರು.

ಫೆ.25ರಂದು ಬೆಳಗ್ಗೆ 11ಕ್ಕೆ ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎ.ಎನ್.ಸಂತೋಷ್ ಕುಮಾರ್ ಪಂದ್ಯಾವಳಿಗೆ ಚಾಲನೆ ನೀಡಲಿದ್ದು, ಶಾಸಕ ಎಲ್.ನಾಗೇಂದ್ರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಚೆಷೈರ್ ಡಿಸೆಬಲಿಟಿ ಟ್ರಸ್ಟ್‌ನ ವ್ಯವಸ್ಥಾಪಕಿ ಅನುರಾಧ ಪಾಟೀಲ್ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಫೆ.26ರಂದು ಬೆಳಗ್ಗೆ 11.30ಕ್ಕೆ ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಸಭೆ ಆಯೋಜಿಸಲಾಗಿದೆ. ಇದೇ ವೇಳೆ ಪಂದ್ಯಾವಳಿಯಲ್ಲಿ ವಿಜೇತರಾದ ತಂಡಕ್ಕೆ ಬಹುಮಾನ ವಿತರಣೆ ಮಾಡಲಾಗುವುದು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜೆಎಸ್‌ಎಸ್ ಮಹಾವಿದ್ಯಾಪೀಠದ ಲೆಕ್ಕ ಮತ್ತು ಲೆಕ್ಕ ಪರಿಶೋಧನಾ ವಿಭಾಗದ ನಿರ್ದೇಶಕ ಕೆ.ಆರ್.ಸಂತಾನಂ ಭಾಗವಹಿಸಲಿದ್ದು, ಅತಿಥಿಗಳಾಗಿ ಚೆಷೈರ್ ಡಿಸೆಬಿಲಿಟಿ ಟ್ರಸ್ಟ್‌ನ ಯೋಜನೆ–ಕಾರ್ಯಕ್ರಮ ಮುಖ್ಯಸ್ಥ ಪಿ.ವಿಜಯ್, ಗದಗ ಜಿಲ್ಲೆಯ ಗಜೇಂದ್ರಘಡದ ಸರ್ಕಾರಿ ಪಾಲಿಟೆಕ್ನಿಕ್‌ನ ಪ್ರಾಂಶುಪಾಲ ರೇವಣ್ಣಸಿದ್ದಯ್ಯ ಮಾಲಗತ್ತಿ (ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್‌ನ ಹಳೇ ವಿದ್ಯಾರ್ಥಿ) ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಡಿ.ಭಾನುಮತಿ, ಕಾರ್ಯದರ್ಶಿ ಎಸ್.ಬಿ.ಶಿವಕುಮಾರ್, ಸಂಯೋಜಕಿ ಸುನಂದ, ಕಾಲೇಜಿನ ಜೆಡಿ ವಿಭಾಗದ ಮುಖ್ಯಸ್ಥ ಎನ್.ಎಂ.ಶಿವಕುಮಾರಸ್ವಾಮಿ, ಕೆಎಸ್‌ಎಫ್‌ಡಿ ಉಪಾಧ್ಯಕ್ಷ ಜೆ.ವಿ. ಮಹೇಶ್‌ವರ್ಮ, ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಶೀತಲ್ ಗೋಷ್ಠಿಯಲ್ಲಿದ್ದರು.

ಮಾನಹಾನಿಕರ ಹೇಳಿಕೆ ನೀಡದಂತೆ ರೂಪಾಗೆ ಕೋರ್ಟ್ ನಿರ್ಬಂಧ

ಬೆಂಗಳೂರು, ಫೆ.23– ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ



ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಇತರ ಎಲ್ಲಾ ಪ್ರತಿವಾದಿಗಳಿಗೆ ಸಿಟಿ ಸಿವಿಲ್ ಕೋರ್ಟ್ ಗುರುವಾರ ನಿರ್ಬಂಧ ವಿಧಿಸಿದೆ. ಇದರೊಂದಿಗೆ ರೋಹಿಣಿ ಸಿಂಧೂರಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ತಮ್ಮ ವಿರುದ್ಧ ಹೇಳಿಕೆ ನೀಡದಂತೆ ಡಿ.ರೂಪಾ ಹಾಗೂ ಇತರ ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ರೋಹಿಣಿ ಸಿಂಧೂರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ರೂಪಾ ಹಾಗೂ ಮಾಧ್ಯಮಗಳು ಸೇರಿದಂತೆ 66 ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿದೆ. ರೋಹಿಣಿ ಸಿಂಧೂರಿ ಅವರು ತಮ್ಮ ಅರ್ಜಿಯಲ್ಲಿ ಡಿ. ರೂಪಾ ಅವರು ಸೇರಿದಂತೆ ತಮ್ಮ ವೈಯಕ್ತಿಕ ವಿಚಾರಗಳನ್ನು ಹಂಚಿಕೊಂಡಿದ್ದ ಮಾಧ್ಯಮಗಳು ಸೇರಿ 66 ಜನರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದರು. ಡಿ. ರೂಪಾ ಅವರು ಬಿಡುಗಡೆ ಮಾಡಿದ ಫೋಟೋಗಳನ್ನು ಬಳಕೆ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆಯೂ ರೋಹಿಣಿ ಸಿಂಧೂರಿ ಮನವಿ ಮಾಡಿದ್ದರು. ಐಎಎಸ್ ಅಧಿಕಾರಿಯ ಮನವಿ ಪುರಸ್ಕರಿಸಿದ ಕೋರ್ಟ್, ಡಿ ರೂಪಾ ಹಾಗೂ ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿ, ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಟ್ರಾಫಿಕ್ ಆಟೋಮೇಷನ್ ಸೆಂಟರ್‌ನಿಂದ

ಮೈಸೂರಲ್ಲಿ ಹಲವು ಪ್ರಕರಣ ಬಯಲು

ಡಾ. ಎಂ.ಎ.ಸಲೀಂ 2013ರಲ್ಲಿ ಆರಂಭಿಸಿದ ಸೆಂಟರ್‌ಗೆ ಸಿಸಿ ಕ್ಯಾಮರಾ ಸೆರೆ ಹಿಡಿದ ದೃಶ್ಯಾವಳಿ ನೇರ ಸಂಪರ್ಕ



ಮೈಸೂರು ಪೊಲೀಸ್ ಆಯುಕ್ತ ಬಿ.ರಮೇಶ್, ಡಿಸಿಪಿಗಳಾದ ಎಸ್.ಜಾಹ್ನವಿ ಮತ್ತು ಎಂ.ಮುತ್ತುರಾಜ್ ಅವರು ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಟ್ರಾಫಿಕ್ ಆಟೋಮೇಷನ್ ಸೆಂಟರ್‌ನಲ್ಲಿ ಸಿಸಿ ಕ್ಯಾಮರಾಗಳ ದೃಶ್ಯಾವಳಿ ವೀಕ್ಷಿಸಿದರು.

ಮೈಸೂರು, ಫೆ.23(ಆರ್‌ಕೆ)–ಮೈಸೂರು ನಗರದಾದ್ಯಂತ ಪ್ರಮುಖ ರಸ್ತೆ, ಸರ್ಕಲ್, ಜಂಕ್ಷನ್, ಚೆಕ್‌ಪೋಸ್ಟ್‌ಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾಗಳು ಸೆರೆ ಹಿಡಿದ ದೃಶ್ಯಾವಳಿಗಳನ್ನು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಟ್ರಾಫಿಕ್ ಆಟೋಮೇಷನ್ ಸೆಂಟರ್‌ನಲ್ಲಿ ನಿರ್ವಹಣೆ ಮಾಡಲಾಗುತ್ತಿದೆ.

ಈ ಹಿಂದೆ ಮೈಸೂರು ನಗರ ಪೊಲೀಸ್ ಆಯುಕ್ತರಾಗಿದ್ದ ಡಾ. ಎಂ.ಎ.ಸಲೀಂ ಅವರು ಮೈಸೂರು ನಗರದ ಪ್ರಮುಖ ಜಂಕ್ಷನ್‌ಗಳಿಗೆ ಸಿಸಿ ಕ್ಯಾಮರಾ ಅಳವಡಿಸಿ ನಜರ್‌ಬಾದಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಟೋಮೇಷನ್ ಸೆಂಟರ್ ಸ್ಥಾಪಿಸಿ ವಾಹನ ಸಂಚಾರ ವ್ಯವಸ್ಥೆ ನಿರ್ವಹಣೆ ಮಾಡುವ ವ್ಯವಸ್ಥೆ ಜಾರಿಗೆ ತಂದಿದ್ದರು.

ಅದರಿಂದ ಅಪಘಾತ, ಹಿಟ್ ಅಂಡ್ ರನ್, ಅಪರಾಧ ಪ್ರಕರಣಗಳು, ಗುಂಪು ಘರ್ಷಣೆಯಂತಹ ಘಟನೆಗಳನ್ನು ಪತ್ತೆ ಮಾಡುವುದಲ್ಲದೆ, ನಿಯಂತ್ರಣಕ್ಕೂ ನೆರವಾಗುತ್ತಿತ್ತು. 58 ಸಿಸಿ ಕ್ಯಾಮರಾಗಳು ಕಾರ್ಯ ನಿರ್ವಹಿಸುತ್ತಿದ್ದು, ಅವುಗಳ ದೃಶ್ಯಾವಳಿಯ ನೇರ ಪ್ರಸಾರವು ಆಟೋಮೇಷನ್ ಸೆಂಟರ್‌ನಲ್ಲಿ ಬಿತ್ತರವಾಗುತ್ತಿರುವುದರಿಂದ ಅಪಘಾತ ಪ್ರಕರಣಗಳಲ್ಲಿ ಸಂಭವಿಸುವ ಸಾವು–ನೋವು, ಕೊಲೆ ಪ್ರಕರಣ, ಹಿಟ್ ಅಂಡ್ ರನ್ ಕೇಸ್‌ಗಳಲ್ಲಿ ವಾಹನದ ಗುರುತಿನ ಆಧಾರದಲ್ಲಿ ಪರಾರಿಯಾದ ವಾಹನಗಳ ಸುಳಿವು ಪತ್ತೆಯಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ತಿಳಿಸಿದ್ದಾರೆ.

ಇದೀಗ ಆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲು 58 ಕ್ಯಾಮರಾಗಳ ಜೊತೆಗೆ ಇನ್ನೂ 25 ಕಡೆ 50 ಅತ್ಯಾಧುನಿಕ ಸುಧಾರಿತ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಆಟೋಮೇಷನ್ ಸೆಂಟರ್‌ಗೆ ಲಿಂಕ್ ಮಾಡಲಾಗಿದೆ. ಹಂತ–ಹಂತವಾಗಿ ಮೈಸೂರು ನಗರದಲ್ಲಿ ತಂತ್ರಜ್ಞಾನಾಧಾರಿತ ಸರ್ವೆಲನ್ಸ್ ಮಾಡಿ ಅಪಘಾತ, ಅಪರಾಧ ಹಾಗೂ ಅಹಿತಕರ ಘಟನೆಗಳಿಗೆ ಕಡಿವಾಣ ಹಾಕುವುದಲ್ಲದೆ, ಅಪರಾಧ ಪ್ರಕರಣಗಳ ಪತ್ತೆ ಮಾಡುವ ಉದ್ದೇಶವಿದೆ ಎಂದು ತಿಳಿಸಿದರು.

ಇಂದು ಡಿಸಿಪಿಗಳಾದ ಎಂ.ಮುತ್ತುರಾಜ್ ಮತ್ತು ಎಸ್.ಜಾಹ್ನವಿ ಅವರೊಂದಿಗೆ ಆಟೋಮೇಷನ್‌ನಲ್ಲಿ ಸಿಸಿ ಕ್ಯಾಮರಾಗಳು ಸೆರೆ ಹಿಡಿದಿರುವ ದೃಶ್ಯಾವಳಿ, ಅದರ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತ ಬಿ.ರಮೇಶ್ ಪರಿಶೀಲಿಸಿದರು. ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳ ಫೋಟೋ ತೆಗೆದು ರಿಜಿಸ್ಟ್ರೇಷನ್ ನಂಬರ್ ಮೂಲಕ ಆರ್‌ಸಿ ಮಾಲೀಕರಿಗೆ ನೋಟೀಸ್ ನೀಡುವ ವ್ಯವಸ್ಥೆಯು ಸೆಂಟರ್‌ನಲ್ಲಿ ಮುಂದುವರೆದಿದೆ ಎಂದು ಅವರು ನುಡಿದರು.

ನಕ್ಕರೆ ಅದೇ ಸ್ವರ್ಗ

ಗಂಡ : ದೇವರು ಗಂಡಸರನ್ನು ಸುಂದರವಾಗಿ ಸೃಷ್ಟಿಸಿ ಒಳ್ಳೆಯ ಕೆಲಸ ಮಾಡಿದ

ಹೆಂಡತಿ : ಯಾಕೆ ಹೀಗೆ ಹೇಳ್ತಿದೀರಾ?

ಗಂಡ : ಇಲ್ಲ ಅಂದಿದ್ರೆ ಇಬ್ಬಿಬ್ಬರು ಬ್ಯೂಟಿ ಪಾರ್ಲರ್‌ಗೆ ಹೋಗುವ ಖರ್ಚು ಹೆಚ್ಚಾಗ್ತಿತ್ತು?!

ಮೈಸೂರು ಮಿತ್ರ

ಶುಕ್ರವಾರ, 24 ಫೆಬ್ರವರಿ 2023

ಸತ್ಯೇನೋತ್ತಭಿತಾ ಭೂಮಿಃ!! ನಹಿ ಸತ್ಯಾತ್ಪರೋ ಧರ್ಮಃ!

(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)

ಸಂಪಾದಕ: ಎಂ.ಗೋವಿಂದೇಗೌಡ *M.A.*

ಅಮೃತವಾಹಿನಿ.........

ಪರರಿಗೆ ಹೇಳಿದ ಕೆಲಸ ಭರವಸೆಯದಲ್ಲ. ಸ್ವಂತಕ್ಕೆ ಟೊಂಕ ಕಟ್ಟಿಕೊಂಡು ನಿಂತರೆ ಮಾತ್ರ ಅದು ಸಾಧ್ಯ –ಪಂಚತಂತ್ರ

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { ಕಡ್ಡಿ ಇದ್ದುದನ್ನೂ ಗುಡ್ಡ ಮಾಡಿದರು.

ನಿಮ್ಮ ಪತ್ರಗಳು

ಹೆದ್ದಾರಿಗಳಲ್ಲಿರುವ ಬಾರ್ ಲೈಸೆನ್ಸ್ ರದ್ದಾಗಲಿ

ಮಾನ್ಯರೆ,

ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ದ್ವಿಚಕ್ರ ವಾಹನ, ಕಾರು, ಬಸ್ಸು, ಶಿಕ್ಷಣ ಸಂಸ್ಥೆಯ ಬಸ್‌ಗಳು ಹಾಗೂ ಇತರೆ ವಾಹನಗಳು ಸಂಚರಿಸುತ್ತವೆ.

ಮೈಸೂರಿನಿಂದ ಊಟಿ ಹಾಗೂ ಕೇರಳ ಕಡೆಗೆ ಚಲಾಯಿಸುವ ಹೆದ್ದಾರಿಯ ಅಕ್ಕ ಪಕ್ಕದಲ್ಲಿ ಬಾರ್‌ಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ದಿನನಿತ್ಯ ಸಾವಿರಾರು ಜನರು ಕುಡಿದು ವಾಹನ ಚಲಾಯಿಸುವುದರಿಂದ ಹೆಚ್ಚಿನ ಅಪಘಾತವಾಗುತ್ತಿದೆ. ಪೊಲೀಸರು ಕುಡಿದ ಬೈಕ್ ಸವಾರರನ್ನು ತಪಾಸಣೆ ಮಾಡುತ್ತಾರೆ. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಈ ರಸ್ತೆಯಲ್ಲಿ ಪ್ರವಾಸದ ಸ್ಥಳಗಳಿರುವುದರಿಂದ ಕಾರ್‌ಗಳಲ್ಲಿ ಕುಡಿದು ಬರುವವರ ಸಂಖ್ಯೆ ಹೆಚ್ಚಾಗಿದೆ. ಕೇರಳ, ತಮಿಳುನಾಡಿನಿಂದ ಬರುವ ಲಾರಿ ಡ್ರೈವರ್‌ಗಳು ಕುಡಿದು ರಸ್ತೆ ಚೆನ್ನಾಗಿದೆ ಎಂದು ಅಡ್ಡಾದಿಡ್ಡಿ ತುಂಬಾ ವೇಗವಾಗಿ ಚಲಾಯಿಸುತ್ತಾರೆ. ಇದನ್ನು ಕಂಡ ಜನರು ಭಯದ ವಾತಾವರಣದಿಂದ ರಸ್ತೆಗಳಲ್ಲಿ ಸಂಚಾರ ಮಾಡುವಂತಾಗಿದೆ. ಇದರಿಂದಲೇ ಅಪಘಾತ ಆಗುತ್ತಿದೆ ಎಂದು ದೂರುತ್ತಿದ್ದಾರೆ. ಆದ್ದರಿಂದ ಹೆದ್ದಾರಿಯ ಬಾರ್‌ಗಳ ಲೈಸೆನ್ಸ್ ರದ್ದು ಮಾಡಿ, ಅಮೂಲ್ಯ ಜೀವಗಳ ರಕ್ಷಣೆ ಸರ್ಕಾರ ಮತ್ತು ಪೊಲೀಸ್ ಇಲಾಖೆಯು ಕ್ರಮ ಕೈಗೊಳ್ಳುವ ಮೂಲಕ ನಾಡಿಗೆ ಮಾದರಿಯಾಗಬೇಕು.

–ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಪ್ರಾಣಿಗಳು ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳಿ



ಮಾನ್ಯರೆ,

ಬೇಸಿಗೆ ಶುರುವಾಗಿ ತಾಪಮಾನ ವಿಪರೀತವಾಗಿರುವುದರಿಂದ ತಪ್ಪಿಸಿಕೊಳ್ಳಲು ಹಲವಾರು ಪ್ರಾಣಿಗಳು ಮರ–ಗಿಡಗಳ ನೆರಳಲ್ಲಿ ಆಶ್ರಯ ಪಡೆಯುತ್ತಿವೆ. ಅದರಲ್ಲೂ, ನಾಯಿ ಮತ್ತು ನಾಯಿ ಮರಿಗಳು ಮರ–ಗಿಡಗಳು ಮಾತ್ರವಲ್ಲದೆ, ನಿಂತಿರುವ ವಾಹನಗಳ ಕೆಳಗೆ ಮಲಗುತ್ತವೆ. ಹೀಗಾಗಿ ವಾಹನ ಚಾಲಕರು ವಾಹನಗಳನ್ನು ತೆಗೆಯುವ ಮುನ್ನ ವಾಹನದ ಸುತ್ತಮುತ್ತ ಹಾಗೂ ಕೆಳಭಾಗದಲ್ಲಿ ಪ್ರಾಣಿಗಳು, ಪುಟ್ಟಮಕ್ಕಳು ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ವಾಹನಗಳನ್ನು ತೆಗೆಯಬೇಕೆಂದು ಮನವಿ.

–ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು.

ಮತ್ತೆ ಎಡವಿದ ಸರಕಾರ!

ಮಾನ್ಯರೆ,

ಅಖಿಲ ಭಾರತ ಮಟ್ಟದ ಕರ್ನಾಟಕ ವೃಂದದ ಇಬ್ಬರು ಅಧಿಕಾರಿಗಳು ನಿಯಮಗಳ ಬಗ್ಗೆ ತಿಳುವಳಿಕೆ ಇದ್ದರೂ ಮಾಧ್ಯಮಗಳ ಮೂಲಕ ಪರಸ್ಪರ ಕಚ್ಚಾಡಿಕೊಂಡ ವಿಚಾರದಲ್ಲಿ ಸರಕಾರ ಇಬ್ಬರನ್ನೂ ಕೇವಲ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದೂ ಐ.ಪಿ.ಎಸ್ ಅಧಿಕಾರಿಯ ಗಂಡನನ್ನೂ ವರ್ಗಾವಣೆ ಮಾಡಿರುವುದು ಸರಿಯಾದ ಕ್ರಮವಲ್ಲ.

ಹೆಂಗಸರಿಬ್ಬರ ಜಗಳದಲ್ಲಿ ಬಲಿಯಾದವ ಈತ! ಹೀಗೆ ಇದೇ ಅಧಿಕಾರಿಗಳು ಪರಸ್ಪರ ಮಾಧ್ಯಮಗಳ ಮೂಲಕ ಕಿತ್ತಾಡಿ ಜನರಿಗೆ ಮನರಂಜನೆ ನೀಡಿ, ಸರಕಾರಕ್ಕೆ ಮುಜುಗರ ತಂದಿದ್ದು ಇದೇ ಮೊದಲಲ್ಲ. ಪರಿಸ್ಥಿತಿಯು ಹದಗೆಟ್ಟರೂ ನೋಡುತ್ತಾ ಕುಳಿತ ಸರಕಾರದ ನಿಲುವು ಆಕ್ಷೇಪಾರ್ಹ. ಸರಕಾರ ಕೇಂದ್ರಕ್ಕೆ ಪತ್ರ ಬರೆದು ಈ ಅಧಿಕಾರಿಗಳ ಸೇವೆ ಕರ್ನಾಟಕ ರಾಜ್ಯಕ್ಕೆ ಬೇಡವೆಂದೂ ಅವರ ಸೇವೆಯನ್ನು ಹಿಂಪಡೆದು ಅವರುಗಳನ್ನು ಬೇರೆ ರಾಜ್ಯಗಳಿಗೆ ವರ್ಗಾವಣೆ ಮಾಡಬೇಕೆಂದು ಮನವಿ ಮಾಡಬಹುದಿತ್ತು. ರಾಜ್ಯ ಸರಕಾರ ಆ ಅಧಿಕಾರಿಗಳ ಸೇವೆಯನ್ನು ಏಕೆ ಕರ್ನಾಟಕ ರಾಜ್ಯದಲ್ಲಿ ಉಳಿಸಿಕೊಂಡಿತೋ ಅದು ಚಿದಂಬರ ರಹಸ್ಯವಿರಬಹುದು. ಎಂತಹ ನಾಚಿಕೆಗೇಡಿನ ಸಂದರ್ಭ!

–ಕೊ.ಸು.ನರಸಿಂಹಮೂರ್ತಿ, ಹಿರಿಯ ನಾಗರಿಕ, ಮೈಸೂರು

ದಟ್ಟಗಳ್ಳಿಯ ನಂದಿ ವೃತ್ತದಲ್ಲಿ ಹೆಚ್ಚಿದ ಅಪಘಾತಗಳು, ಕಡಿವಾಣ ಅಗತ್ಯ

ಮಾನ್ಯರೆ,

ಮೈಸೂರಿನ ದಟ್ಟಗಳ್ಳಿಯ ನಂದಿ ವೃತ್ತದಲ್ಲಿ ಇತ್ತೀಚೆಗೆ ವಾಹನ ದಟ್ಟಣೆ ತುಂಬಾ ಜಾಸ್ತಿ ಆಗಿದ್ದು ಅಪಘಾತಗಳೂ ಕೂಡ ಹೆಚ್ಚುತ್ತಿದೆ. ರಸ್ತೆ ಚೆನ್ನಾಗಿರುವುದರಿಂದ ಹಾಗೂ ಹತ್ತಿರ ಆಗುವುದರಿಂದ ವರ್ತುಲ ರಸ್ತೆಯಲ್ಲಿ ಹೋಗಬೇಕಾದ ಕೆಲವು ಭಾರಿ ವಾಹನಗಳು ಇಲ್ಲಿ ಓಡಾಡುತ್ತಿರುವುದು, ಅತೀ ವೇಗವಾಗಿ ಚಾಲನೆ ಮಾಡುವುದು ಅಪಘಾತಗಳಿಗೆ ಕಾರಣ. ಶಾರದ ಪಬ್ಲಿಕ್ ಸ್ಕೂಲ್, ಕ್ರೈಸ್ಟ್ ಪಬ್ಲಿಕ್ ಸ್ಕೂಲ್ ಮುಂತಾದ ಶಾಲೆಗಳಿಗೆ ಹೋಗುವ ಶಾಲಾ ಮಕ್ಕಳು ಈ ವೃತ್ತದ ಮೂಲಕವೇ ಸೈಕಲ್‌ನಲ್ಲಿ, ನಡೆದುಕೊಂಡು ಹೋಗುತ್ತಾರೆ. ಹೆಚ್ಚುತ್ತಿರುವ ಅಪಘಾತಗಳಿಂದ ಪೋಷಕರು ಆತಂಕಗೊಂಡಿದ್ದಾರೆ. ಸಂಬಂಧಪಟ್ಟ ಸಂಚಾರ ಇಲಾಖೆಯ ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನಹರಿಸಿ ನಂದಿ ವೃತ್ತದಲ್ಲಿ ರಸ್ತೆ ತಡೆ ನಿರ್ಮಿಸುವುದರ ಮೂಲಕವಾಗಲಿ, ಬ್ಯಾರಿಕೇಡ್ ಇಡುವುದರ ಮೂಲಕವಾಗಲಿ ಅಪಘಾತಗಳನ್ನು ನಿಯಂತ್ರಿಸಬೇಕಾಗಿ ಮನವಿ.

–ರಾಘವೇಂದ್ರ ಜೋಯಿಸ್, ಮೈಸೂರು.

ದಮ್ಮು–ತಾಕತ್ತಿನ ಕಾಲ ಬದಲಾಗದೆ ಇರದು

ಮಾನ್ಯರೆ,

ದಮ್ಮು–ತಾಕತ್ತು ರಾಜಕಾರಣಿಗಳ ಸ್ವತ್ತಾಯ್ತು, ಏಕೆ?
ತಿಳಿಯಲಿಲ್ಲವೆ ಮತದಾರನ ಮುಂದೆ ನಡೆಯದೆಂದು,
ದಮ್ಮಿದ್ದವರು ಹಂಚುವಿರೇಕೆ? ಸೀರೆ, ಕುಕ್ಕರ್, ಹಣ ಹೆಂಡ,
ತಾಕತ್ತಿದ್ದವರು ಅಲೆಯುವಿರೇಕೆ? ಮನೆ ಮನೆಗೆ ಮತ ಬಿಕ್ಷೆಗಾಗಿ,
ಅವರುಗಳಷ್ಟೇ ಪೇಟೆಂಟ್ ಪಡೆದ ಪದಗಳಲ್ಲ ಇವುಗಳು,
ಬರುತಿದೆ ಕಾಲ ಮತದಾರನಿಗೂ ದಮ್ಮು–ತಾಕತ್ತು ತೋರಲು,
"ಆಮಿಷಕ್ಕೆ ಒಳಗಾಗದೆ ದಮ್ಮು–ತಾಕತ್ತಿನಿಂದ ಚಲಾಯಿಸಿ ಮತ,
ದಕ್ಕುವಂತೆ ಮತವು ಪ್ರಜೆಗಳ ಹಿತಕಾಯುವ ದೇಶಭಕ್ತ ನಾಯಕನಿಗೆ"
ಒಡ್ಡಿದರೆ ಕೈ, ಫ್ರೀ 'ದಮ್ಮು–ತಾಕ್ಕತ್ತು' ವಿಶೇಷ ಪ್ಯಾಕೇಜ್ ನಮಗೆಲ್ಲ!.

–ಮಿರ್ಲೆ ಚಂದ್ರಶೇಖರ, ಲೇಖಕರು, ಮೈಸೂರು.



ಡಾ. ವಿ. ರಂಗನಾಥ್
ಲೇಖಕರು ಹಾಗೂ ನಿವೃತ್ತ ತಹಸೀಲ್ದಾರರು
ಮೊ : 94482 08746 / 97421 79000

ಚಿಂತನೆ

ಬದುಕ ಅರಸಿ ಹೊರಟಾಗ ಬದುಕು ಅರಸಿ ಬರುವುದು!

ಈ ಬದುಕನ್ನು ಯಾರು ಗಂಭೀರವಾಗಿ ಪರಿಗಣಿಸುತ್ತಾರೋ, ಅವರಿಗೆ ಅವರು ಅಂದುಕೊಂಡಂತಹ ಬದುಕು ಲಭ್ಯವಾಗುತ್ತದೆ. ಮೊದಲನೆಯದಾಗಿ ನಾನು ನನ್ನ ಜೀವನವನ್ನು ಹೇಗೆ ನಡೆಸಬೇಕು ಎಂಬ ಬಗ್ಗೆ ಗಂಭೀರವಾದ ಆಲೋಚನೆ ಅಥವಾ ಕನಸು ಕಾಣಬೇಕು. ನಂತರ ಅದನ್ನು ಸಾಕಾರಗೊಳಿಸುವ ಮಾರ್ಗವನ್ನು ಹುಡುಕಬೇಕು. ಆ ದಾರಿಯಲ್ಲಿ ಸಾಗುವುದು ಅಷ್ಟೊಂದು ಸುಲಭವಲ್ಲ ಎಂಬುದನ್ನು ಅರಿತು ನಿರಂತರವಾಗಿ ಪ್ರಯತ್ನಿಸಬೇಕು. ಆಗ ಬದುಕು ನಾವಂದುಕೊಂಡಂತೆ ಲಭ್ಯವಾಗುವ ಸಾಧ್ಯತೆ ಉಂಟು. ಆದರೆ ಇದಕ್ಕೆ ಕಠಿಣ ಪರಿಶ್ರಮ ಬೇಕು ಎನ್ನುವುದನ್ನು ಮರೆಯಬಾರದು. ಇದರ ಜೊತೆಗೆ ಅದೃಷ್ಟವೂ ಇರಬೇಕು ಎಂಬುದೂ ಒಂದು ಹಂತದಲ್ಲಿ ನಿಜವೆನಿಸುತ್ತದೆ. ಆದರೆ ಯಾರಿಗೆ ಹಣದ ಮೌಲ್ಯದ ಬಗ್ಗೆ ಗೊತ್ತಿದೆಯೋ ಅಂತಹವರಿಗೆ ಮಾತ್ರ ಹಣ ಒಲಿಯುತ್ತದೆ ಎಂಬುದನ್ನೂ ಗಮನದಲ್ಲಿರಿಸಿಕೊಳ್ಳಬೇಕು. ಆದರೆ, ಹಣಕ್ಕಾಗಿಯೇ ಜೀವನವನ್ನು ಕಳೆದುಕೊಳ್ಳಬಾರದು ಎಂಬುದೂ ವಿವೇಚನೆಯ ವಿಷಯ.

ಇತ್ತೀಚೆಗೆ ಓದಿದ ಒಂದು ಲೇಖನವನ್ನು ಗಂಭೀರವಾಗಿ ಪರಿಗಣಿಸಬೇಕೆನಿಸಿತು. ಅದೊಂದು ವಿದೇಶಕ್ಕೆ ಸಂಬಂಧಪಟ್ಟ ಸಂಗತಿಯೂ ಹೌದು. ಅದು ಯಾವ ದೇಶ ಎಂಬುದು ಇಲ್ಲಿ ಮುಖ್ಯ ವಲ್ಲ. ಸಾಮಾನ್ಯವಾಗಿ ಎಲ್ಲ ದೇಶಗಳಲ್ಲಿಯೂ ಕಂಡುಬರುವಂತಹುದು. ಒಂದು ಪಟ್ಟಣದಲ್ಲಿ ಒಬ್ಬ ಶೂ ಪಾಲೀಶ್ ಮಾಡುವವನಿದ್ದ. ಅವನು ಎಷ್ಟು ಅಚ್ಚುಕಟ್ಟಾಗಿ ಶೂಗಳಿಗೆ ಪಾಲೀಶ್ ಮಾಡುತ್ತಿದ್ದ ಎಂದರೆ, ನೋಡಿದವರಿಗೆ ಅದು ಒಂದು ಕಲೆ ಎಂಬಂತೆ ಭಾಸವಾಗುತ್ತಿತ್ತು. ಒಂದು ದಿನ ದೊಡ್ಡ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವನ ಬಳಿ ಬಂದು, ತನ್ನ ಶೂಗಳನ್ನು ಪಾಲೀಶ್‌ಗಾಗಿ ನೀಡುತ್ತಾನೆ. ಶೂಗಳನ್ನು ನೀಡಿ ಪಕ್ಕದಲ್ಲಿ ಇರಿಸಿದ್ದ ಒಂದು ಖುರ್ಚಿಯ ಮೇಲೆ ಕುಳಿತುಕೊಂಡು, ಅಂದಿನ ಪತ್ರಿಕೆ ಓದತೊಡಗುತ್ತಾನೆ. ಕೆಲವು ಸಮಯದಲ್ಲಿ ಪಾಲೀಶ್ ಆದ ಶೂಗಳ ಗಮನಿಸುತ್ತಾನೆ. ತನ್ನ ಶೂಗಳು ಆ ಪಾಲೀಶ್‌ನಿಂದಾಗಿ ಥಳಥಳ ಹೊಳೆಯುತ್ತಿರುತ್ತವೆ. ಅಲ್ಲಿಂದ ಆ ಅಧಿಕಾರಿ ಆಗಾಗ್ಗೆ ಈತನ ಬಳಿ ಶೂ ಪಾಲೀಶ್‌ಗಾಗಿ ಬರುತ್ತಾನೆ. ಪಾಲೀಶ್ ಮಾಡುವವನಿಗೆ ಈತ ದೊಡ್ಡ ಬ್ಯಾಂಕಿನ ಅಧಿಕಾರಿ ಎಂದು ಕೊನೆಗೆ ತಿಳಿಯುತ್ತದೆ. ಒಂದು ದಿನ ಈ ಪಾಲೀಶ್ ಮಾಡುವವನು, ಆ ಅಧಿಕಾರಿಯನ್ನು ಸ್ಟಾಕ್ ಮಾರುಕಟ್ಟೆಯ ವಿದ್ಯಮಾನದ ಬಗ್ಗೆ ವಿಚಾರಿಸುತ್ತಾ, ಇಂದು ಪರಿಸ್ಥಿತಿ ಹೇಗಿದೆ ಎಂದು ಕೇಳುತ್ತಾನೆ. ಇದನ್ನು ಕೇಳಿದ ಅಧಿಕಾರಿ ಉಡಾಫೆಯಿಂದ ನಿನಗೇಕೆ ಈ ಬಗ್ಗೆ ಕುತೂಹಲ ಎಂದು ಪ್ರಶ್ನಿಸುತ್ತಾನೆ. ಅದಕ್ಕೆ ಪಾಲೀಶ್ ಮಾಡುವವ ನಾನು ನಿಮ್ಮ ಬ್ಯಾಂಕಿನಲ್ಲಿ ಇಪ್ಪತ್ತು ಮಿಲಿಯನ್ ಡಾಲರ್ ಠೇವಣಿ ಇರಿಸಿದ್ದೇನೆ. ಆ ಹಣವನ್ನು ಸ್ಟಾಕ್ ಮಾರುಕಟ್ಟೆಯಲ್ಲಿ ಹೇಗೆ ತೊಡಗಿಸಬಹುದು ಎಂಬ ಬಗ್ಗೆ ಯೋಚಿಸುತ್ತಿದ್ದೇನೆ. ಅದಕ್ಕಾಗಿ ಕೇಳಿದೆ ಎನ್ನುತ್ತಾನೆ. ಆಗ ಆ ಅಧಿಕಾರಿ ನಿನ್ನ ಹೆಸರೇನು ಎಂದು ಅವನನ್ನು ಕೇಳುತ್ತಾನೆ. ಇವನು ತನ್ನ ಹೆಸರು ಎಚ್.ಜಾನ್ ಸ್ಮಿತ್ ಎಂದು ಹೇಳುತ್ತಾನೆ. ಇದನ್ನು ಕೇಳಿದ ಬ್ಯಾಂಕ್ ಅಧಿಕಾರಿ ತನ್ನ ಬ್ಯಾಂಕಿಗೆ ಬಂದು ಈ ಬಗ್ಗೆ ಸಹೋದ್ಯೋಗಿಗಳ ವಿಚಾರಿಸುತ್ತಾನೆ. ಅವನಿಗೆ ಪಾಲೀಶ್ ಮಾಡುವವ ಹೇಳಿದ್ದು ನಿಜವೆಂದು ಅರಿವಾಗುತ್ತದೆ.

ಕೂಡಲೇ ಆ ಅಧಿಕಾರಿ ಪಾಲೀಶ್ ಮಾಡುವವನ ಬಳಿ ತೆರಳಿ, ಸ್ಮಿತ್ ಅವರೇ, ನೀವು ನಮ್ಮ ಬ್ಯಾಂಕಿನ ಮುಂದಿನ ಬೋರ್ಡ್ ಮೀಟಿಂಗ್‌ಗೆ ಅತಿಥಿಯಾಗಿ ಬರಬೇಕು ಎಂದು ಆಹ್ವಾನಿಸುತ್ತಾನೆ. ಅಲ್ಲಿ ನೀವು ನಿಮ್ಮ ಜೀವನ ಗಾಥೆ ಹೇಳಿ. ನಿಮ್ಮಿಂದ ನಾವು ತಿಳಿದುಕೊಳ್ಳುವುದು ಬಹಳ ಇದೆ ಅಂದುಕೊಂಡಿದ್ದೇನೆ ಎನ್ನುತ್ತಾನೆ. ಅದರಂತೆ, ಬೋರ್ಡ್ ಮೀಟಿಂಗ್‌ನಲ್ಲಿ ಎಲ್ಲ ಸದಸ್ಯರಿಗೆ ಇವನ ಪರಿಚಯ ಮಾಡಿಕೊಟ್ಟು, ದಯವಿಟ್ಟು ನೀವು ನಿಮ್ಮ ಜೀವನದ ಸಾಧನೆ ಬಗ್ಗೆ ಹೇಳಿ ಎಂದು ಕೇಳಿಕೊಳ್ಳುತ್ತಾರೆ. ಅದರಂತೆ ಸ್ಮಿತ್ ತನ್ನ ಕಥೆ ಹೇಳತೊಡಗುತ್ತಾನೆ. ನಾನು ಮೂವತ್ತು ವರ್ಷಗಳ ಹಿಂದೆ ಒಬ್ಬ ಯುವ ವಲಸಿಗನಾಗಿ ಈ ದೇಶಕ್ಕೆ ಪೂರ್ವ ಯುರೋಪಿನಿಂದ ಬಂದೆ. ಆಗಿನ ನನ್ನ ಹೆಸರು ಉಚ್ಚಾರಣೆ ಕಷ್ಟಕರವಾದುದಾಗಿತ್ತು. ಅಂದು ನನ್ನ ಜೇಬಿನಲ್ಲಿ ಒಂದು ನಯಾಪೈಸೆಯೂ ಇರಲಿಲ್ಲ. ನಾನು ಮಾಡಿದ ಮೊದಲ ಕೆಲಸ ನನ್ನ ಹೆಸರನ್ನು ಸ್ಮಿತ್ ಎಂದು ಬದಲಿಸಿಕೊಂಡೆ. ಆ ದಿನ ನಾನು ಹಸಿವೆಯಿಂದ ಕಂಗೆಟ್ಟಿದ್ದೆ ಹಾಗೂ ನಿತ್ರಾಣನಾಗಿದ್ದೆ. ನಾನು ಯಾವುದಾದರೂ ಕೆಲಸ ಸಿಗಬಹುದೇನೋ ಎಂದು ಹುಡುಕಾಡಿದೆ. ಆದರೆ ಎಲ್ಲೂ ಕೆಲಸ ಸಿಗಲಿಲ್ಲ. ಅಷ್ಟರಲ್ಲಿ ರಸ್ತೆಯ ಬದಿಯಲ್ಲಿ ನನಗೆ ಒಂದು ನಾಣ್ಯ ದೊರಕಿತು. ಅದರಿಂದ ನಾನು ಕೆಲವು ಸೇಬಿನ ಹಣ್ಣುಗಳನ್ನು ಕೊಂಡು



> ಬಂಜರು ಭೂಮಿಗಳಲ್ಲಿ ಮೋಡವು ಮಳೆಸುರಿಸಿದರೆ ಸಜ್ಜನರು ಅದನ್ನು ಶ್ಲಾಘಿಸುತ್ತಾರೆ. ಸಮುದ್ರದ ನೀರಿನ ಮೇಲೆ ನೂರು ವರ್ಷ ಮಳೆ ಸುರಿಸಿದರೂ ಆ ಮೋಡವನ್ನು ಯಾರೂ ಹೊಗಳುವುದಿಲ್ಲ ಎಂದು. ಇದೂ ನಮ್ಮ ಅರಿವಿನಲ್ಲಿರಬೇಕು. ಸಾಧನೆ ಎಂದರೆ ಬಂಜರು ಭೂಮಿಯಲ್ಲಿ ಮಳೆ ಸುರಿಸುವುದು. ಅದು ನಾಲ್ಕಾರು ಹನಿಯಾಗಿರಬಹುದು. ಆದರೆ ಅದಕ್ಕೆ ಶ್ಲಾಘನೆ ಲಭ್ಯವಾಗುತ್ತದೆ. ಸಮುದ್ರದ ಮೇಲೆ ಎಷ್ಟೇ ಮಳೆ ಸುರಿದರೂ ಅದನ್ನು ಯಾರೂ ಹೊಗಳುವುದಿಲ್ಲ ಎಂಬುದು ಇದರ ಅರ್ಥ. ಒಬ್ಬ ವ್ಯಾಪಾರಿಯ ಮಗ ತಂದೆಯ ವ್ಯಾಪಾರ ಮುಂದುವರೆಸಿದರೆ ಅದರಲ್ಲಿ ಅತಿಶಯೋಕ್ತಿ ಕಾಣುವುದಿಲ್ಲ. ಬದಲಾಗಿ ಹೊಸ ಕ್ಷೇತ್ರದಲ್ಲಿ ಅವನು ಸಾಧನೆ ಮಾಡಿದರೆ, ಅದು ಕಡಿಮೆ ಲಾಭ ತಂದರೂ ಅದಕ್ಕೆ ಶ್ಲಾಘನೆ ಇರುತ್ತದೆ.

ತಂದೆ. ಆಗ ನನ್ನ ಬಳಿ ಎರಡು ದಾರಿಗಳಿತ್ತು. ಆ ಹಣ್ಣುಗಳನ್ನು ತಿಂದು ನನ್ನ ಹಸಿವು ನೀಗಿಸಿಕೊಳ್ಳುವುದು ಇಲ್ಲ ವ್ಯಾಪಾರ ಮಾಡುವುದು. ಕೊನೆಗೆ ಆ ಹಣ್ಣುಗಳನ್ನು ದುಪ್ಪಟ್ಟು ದರಕ್ಕೆ ಮಾರಾಟ ಮಾಡಿದೆ. ಅದರಿಂದ ಮತ್ತಷ್ಟು ಹಣ್ಣು ಖರೀದಿಸಿದೆ. ಹೀಗೆ ಜೀವನ ಆರಂಭಿಸಿದೆ. ಕ್ರಮೇಣ ನನ್ನಲ್ಲಿ ಹಣ ಶೇಖರಣೆಯಾಗುತ್ತಾ ಹೋಯಿತು. ನಂತರ ನಾನು ಉಳಿದ ಹಣದಿಂದ ಶೂ ಪಾಲೀಶ್ ಮಾಡಲು ಉಪಯೋಗಿಸಿದ ಸೆಕೆಂಡ್ ಹ್ಯಾಂಡ್ ಬ್ರಷ್ ಖರೀದಿಸಿದೆ. ಅದರಿಂದ ಶೂ ಪಾಲೀಶ್ ಮಾಡಲು ಪ್ರಾರಂಭಿಸಿದೆ. ನಾನು ನನ್ನ ಸಂಪಾದನೆಯ ಹಣವನ್ನು ಮೋಜಿಗಾಗಿ ಎಂದೂ ಖರ್ಚು ಮಾಡಲಿಲ್ಲ. ಸ್ವಲ್ಪಸ್ವಲ್ಪವಾಗಿ ಹಣ ಶೇಖರಿಸುತ್ತಾ ಹೋದೆ. ಕೆಲ ದಿನಗಳ ನಂತರ ನನ್ನ ಗ್ರಾಹಕರಿಗಾಗಿ ಒಂದು ಖುರ್ಚಿಯನ್ನು ಖರೀದಿಸಿದೆ. ಇದರಿಂದ ನನ್ನಲ್ಲಿ ಪಾಲೀಶ್‌ಗಾಗಿ ಬರುವವರು ನಿಲ್ಲುವ ಬದಲು ಕೂರುವಂತಾಯಿತು. ಇದನ್ನು ಬಹು ಜನರು ಇಷ್ಟಪಟ್ಟರು. ಅಲ್ಲದೆ ಇದರಿಂದಾಗಿ ನನ್ನ ಬಳಿ ಹೆಚ್ಚಿನ ಗ್ರಾಹಕರು ಬರುವಂತಾಯಿತು. ನಾನು ನನ್ನ ಜೀವನದ ಖುಷಿಗೆಂದು ಹಣ ಖರ್ಚು ಮಾಡಲಿಲ್ಲ. ಹಣವನ್ನು ಉಳಿಸುತ್ತಾ ಹೋದೆ. ಕೆಲವು ಸಮಯದ ನಂತರ ಒಂದು ಉತ್ತಮ ವ್ಯವಹಾರದ ಸ್ಥಳವನ್ನು ಖರೀದಿಸಿದೆ. ಈ ಸ್ಥಳ ನನ್ನ ಸಂಪಾದನೆಯನ್ನು ಇಮ್ಮಡಿಗೊಳಿಸಿತು. ಹೀಗೆ ಹಣ ಸಂಪಾದನೆ ಹೆಚ್ಚಾಗುತ್ತಾ ಹೋಯಿತು. ಜೊತೆಗೆ ಚಿಕಾಗೋದಲ್ಲಿ ಔಷಧಿ ಕಂಪನಿ ಹೊಂದಿದ್ದ ನನ್ನ ಸಹೋದರ ನಿಧನನಾದ. ಅವನಿಗೆ ನಾನೇ ವಾರಸುದಾರ. ಹಾಗಾಗಿ ಅವನಲ್ಲಿದ್ದ ಒಂದಷ್ಟು ಹಣವೂ ನನ್ನದಾಯಿತು. ಆ ಹಣವನ್ನು ನಿಮ್ಮ ಬ್ಯಾಂಕಿನಲ್ಲಿ ಠೇವಣಿ ಇಟ್ಟಿದ್ದೇನೆ ಎಂದ. ಕೇಳಿದವರು ಮೂಕವಿಸ್ಮಿತರಾದರು. ಇದು ಕಥೆಯೂ ಇರಬಹುದು ಅಥವಾ ನಿಜ ಸಂಗತಿಯೂ ಆಗಿರಬಹುದು. ಆದರೆ ಒಂದು ಜೀವನ ಪಾಠವಂತೂ ಹೌದು.

ಇಂತಹ ಪ್ರಸಂಗ, ಪ್ರಕರಣಗಳು ಸಾಕಷ್ಟಿವೆ. ಹಸಿದವನಿಗೆ ಸ್ವಲ್ಪ ಹಣ ದೊರೆತರೆ ಅದನ್ನು ಹಸಿವು ಇಂಗಿಸಿಕೊಳ್ಳಲು ಬಳಸದೇ ಕೆಲವು ವಸ್ತುಗಳ ಖರೀದಿಸಿ ಮಾರಾಟ ಮಾಡಿ ಬಂದ ಹಣದಿಂದ ಮತ್ತಷ್ಟು ಪದಾರ್ಥಗಳ ಖರೀದಿಸಿ ವ್ಯಾಪಾರ ವೃದ್ಧಿಸಿಕೊಂಡು, ಮೇಲೆ ಬಂದ ವಿಚಾರವಾಗಿ ಸಾಕಷ್ಟು ಚಲನಚಿತ್ರಗಳು ಬಂದುಹೋಗಿವೆ. ಇದನ್ನು ಜೀವನ ಪಾಠ ಎನ್ನಬಹುದು. ನಾವು ನಮಗೆ ದೊರೆತ ಹಣದಿಂದ ಮೋಜು ಮಾಡುತ್ತೇವೆಯೋ ಅಥವಾ ಅವಶ್ಯಕತೆಗೆ ಕನಿಷ್ಠ ಹಣ ಖರ್ಚು ಮಾಡಿ, ಉಳಿಕೆ ಹಣವನ್ನು ಇಂತಹ ವ್ಯಾಪಾರಕ್ಕಾಗಿ ವಿನಿಯೋಗಿಸಿ, ಮತ್ತಷ್ಟು ಹಣ ಸಂಪಾದಿಸುತ್ತೇವೋ ಎಂಬುದು ನಮಗೆ ಬಿಟ್ಟ ವಿಚಾರವಾಗಿದೆ. ಇತ್ತೀಚೆಗೆ ಒಂದು ಪ್ರವಾಸಿ ಸ್ಥಳದಲ್ಲಿ ಒಬ್ಬ ಬಾಲಕ ನಾಲ್ಕಾರು ವಿದೇಶಿ ಭಾಷೆಗಳನ್ನು ಮಾತನಾಡುತ್ತಿದ್ದ ಬಗ್ಗೆ ಕೇಳಿದ್ದೇವೆ. ಹಾಗೆ ನೋಡಿದರೆ ಅವನು ಯಾವ ಶಾಲೆಗೂ ಹೋದವನಲ್ಲ. ಹಾಗಾದರೆ ಅವನಿಗೆ ಅಷ್ಟೊಂದು ವಿದೇಶೀ ಭಾಷೆಗಳು ಹೇಗೆ ಬಂದಿತು? ಎಂದರೆ ಅವನಿಗೆ ಅದು ಜೀವನ ಕಲಿಸಿದ ಪಾಠ. ಬರುವ ಪ್ರವಾಸಿಗರೊಡನೆ ತಪ್ಪುತಪ್ಪಾಗಿ ಅವರದ್ದೇ ಭಾಷೆಯಲ್ಲಿ ಮಾತನಾಡುತ್ತಾ, ಕ್ರಮೇಣ ಆ ಭಾಷೆಯಲ್ಲಿ ಪ್ರಾವೀಣ್ಯತೆ ಪಡೆದ. ಇವನಿಗೆ ಬೇರೆಬೇರೆ ವಿದೇಶೀ ಭಾಷೆ ಬರುತ್ತಿದ್ದುದರಿಂದ ವಿದೇಶಿ ಪ್ರವಾಸಿಗರು ಇವನನ್ನೇ ತಮ್ಮ ಮಾರ್ಗದರ್ಶಕನನ್ನಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಅವನಿಗೆ ಭಾಷೆಗಳು ಸಿದ್ಧಿಸಿದವು. ಹಣವೂ ಬಂದಿತು. ಇಂತಹ ಘಟನೆ ಹತ್ತಾರಿವೆ. ಹೋಟೆಲ್ಲಿಗೆ ಸಪ್ಲೆಯರ್ ಆಗಿ ಬಂದವ ಕ್ರಮೇಣ ಆ ಹೋಟೆಲ್‌ನ ಮಾಲೀಕನಾದದ್ದು, ನಂತರ ಮತ್ತಷ್ಟು ಕಡೆಗಳಲ್ಲಿ ಹೋಟೆಲ್ಲುಗಳನ್ನು ತೆರೆದಿದ್ದು, ಪೆಟ್ರೋಲ್ ಬಂಕಿನಲ್ಲಿ ಪೆಟ್ರೋಲ್ ಹಾಕುವ ಕೆಲಸಕ್ಕೆ ಸೇರಿದವ ಮುಂದೆ ಅದರ ಮಾಲೀಕನಾಗಿದ್ದೇ ಅಲ್ಲದೆ ಮುಂದೆ ಪೆಟ್ರೋಲ್ ಸರಬರಾಜು ಕಂಪನಿಯ ಮಾಲೀಕನಾಗಿದ್ದು ಕೇಳಿದ್ದೇವೆ.

ಮಾಡಲಾಗದ ಕೆಲಸಗಳನ್ನು ತಾನಾಗಿ ತಲೆಯ ಮೇಲೆ ಹಾಕಿಕೊಳ್ಳುವುದು, ಬಹಳ ಸುಲಭವಾಗಿ ಮಾಡಬಹುದಾದ ಕೆಲಸಗಳನ್ನು ಪ್ರಾರಂಭಿಸದಿರುವುದು, ಸರಿಯಾದ ಸಮಯದಲ್ಲಿ ಕಾರ್ಯಗಳನ್ನು ಕೈಗೆತ್ತಿಕೊಳ್ಳದಿರುವುದು–ಈ ಮೂರೂ ಕೆಟ್ಟ ಚಾಳಿಗಳು. ಇದು ನಮಗೆ ಬಾಳಿಗೆ ಬೆಳಕಾಗಬಹುದಾದ ಮಾತುಗಳು. ಆಗದ ಕೆಲಸ ಎಂದು ಗೊತ್ತಿದ್ದರೂ ಅದನ್ನು ಮಾಡಹೊರಡುವುದು ಸರಿಯಲ್ಲ. ನನಗೆ ಶಕ್ತಿ ಇಲ್ಲದ ಕೆಲಸಕ್ಕೆ ಕೈಹಾಕಬಾರದು. ಹಾಗೆಯೇ ಸುಲಭವಾಗಿ ಮಾಡಬಹುದಾದ ಕೆಲಸ ಮಾಡದಿರುವುದೂ ಸರಿಯಲ್ಲ. ಅಲ್ಲದೆ ಸರಿಯಾದ ಸಮಯದಲ್ಲಿ ಸರಿಯಾದ ಕೆಲಸಗಳನ್ನು ಮಾಡದಿರುವುದೂ ಸಹ ಸರಿಯಲ್ಲ ಎಂಬುದು ಇದರ ವಾಸ್ತವಿಕ ಸಂಗತಿ.

ಹಾಗೆಯೇ, ಬಂಜರು ಭೂಮಿಗಳಲ್ಲಿ ಮೋಡವು ಮಳೆ ಸುರಿಸಿದರೆ ಸಜ್ಜನರು ಅದನ್ನು ಸಂಭ್ರಮಿಸುತ್ತಾರೆ. ಸಮುದ್ರದ ನೀರಿನ ಮೇಲೆ ನೂರು ವರ್ಷ ಮಳೆ ಸುರಿಸಿದರೂ ಆ ಮೋಡವನ್ನು ಯಾರೂ ಪರಿಗಣಿಸರು. ಇದೂ ನಮ್ಮ ಅರಿವಿನಲ್ಲಿರಬೇಕು. ಸಾಧನೆ ಎಂದರೆ ಬಂಜರು ಭೂಮಿಯಲ್ಲಿ ಮಳೆ ಸುರಿಸುವುದು. ಅದು ನಾಲ್ಕಾರು ಹನಿಯಾಗಿರಬಹುದು. ಆದರೆ ಅದಕ್ಕೆ ಶ್ಲಾಘನೆ ವ್ಯಕ್ತವಾಗುತ್ತದೆ. ಸಮುದ್ರದ ಮೇಲೆ ಎಷ್ಟೇ ಮಳೆ ಸುರಿದರೂ ಅದನ್ನು ಯಾರೂ ಪರಿಗಣಿಸುವುದಿಲ್ಲ ಎಂಬುದು ಇದರ ಅರ್ಥ. ಒಬ್ಬ ವ್ಯಾಪಾರಿಯ ಮಗ ತಂದೆಯ ವ್ಯಾಪಾರ ಮುಂದುವರೆಸಿದರೆ ಅದರಲ್ಲಿ ಅತಿಶಯೋಕ್ತಿ ಕಾಣುವುದಿಲ್ಲ. ಬದಲಾಗಿ ಹೊಸ ಕ್ಷೇತ್ರದಲ್ಲಿ ಅವನು ಸಾಧನೆ ಮಾಡಿದರೆ, ಅದು ಕಡಿಮೆ ಲಾಭ ತಂದರೂ ಅದಕ್ಕೆ ಶ್ಲಾಘನೆ ವ್ಯಕ್ತವಾಗುತ್ತದೆ.

ಒಂದು ಕಂಪನಿಗೆ ಕೆಲಸಕ್ಕಾಗಿ ವ್ಯಕ್ತಿಯೋರ್ವ ಅರ್ಜಿ ಹಾಕುತ್ತಾನೆ. ಸಂದರ್ಶನಕ್ಕೂ ಹೋಗುತ್ತಾನೆ. ಅಲ್ಲಿ ಎಲ್ಲಾ ಪರೀಕ್ಷೆಗಳಲ್ಲೂ ಉತ್ತೀರ್ಣನಾಗುತ್ತಾನೆ. ಕೊನೆಯ ಹಂತದಲ್ಲಿ ಅವನನ್ನು ಸಂದರ್ಶಿಸಿದ ವ್ಯಕ್ತಿ ನಿನ್ನ ಓದು ಹೇಗೆ ಸಾಗಿತು, ಸ್ಕಾಲರ್‌ಶಿಪ್ ಬಂದಿತ್ತಾ ಎಂದು ಕೇಳುತ್ತಾನೆ. ಅದಕ್ಕೆ, ಹುಡುಗ ಇಲ್ಲ, ನನ್ನ ತಂದೆಯೇ ನನ್ನ ಎಲ್ಲಾ ಶುಲ್ಕ ಕಟ್ಟುತ್ತಾ ಬಂದಿದ್ದರು ಎಂದು ಹೇಳಿದ. ನಿನ್ನ ತಂದೆ ಏನು ಕೆಲಸ ಮಾಡುತ್ತಾರೆ ಎಂದಾಗ, ಅವರು ಕಟ್ಟಿಗೆ ಕಡಿದು ಮಾರಾಟ ಮಾಡಿ ಬಂದ ಹಣದಿಂದ ನನ್ನನ್ನು ಓದಿಸಿದರು ಎನ್ನುತ್ತಾನೆ. ಹಾಗಾದರೆ ನಿನ್ನ ಕೈ ತೋರಿಸು ಎಂದಾಗ ಕೈಚಾಚುತ್ತಾನೆ. ಅದು ಅತ್ಯಂತ ಮೃದುವಾಗಿತ್ತು. ನೀನು ನಿನ್ನ ತಂದೆಯ ಕೆಲಸದಲ್ಲಿ ಎಂದಾದರೂ ಸಹಾಯ ಮಾಡಿದ್ದೀಯಾ ಎಂದು ಕೇಳಿದಾಗ ಆತ ಇಲ್ಲ ಎನ್ನುತ್ತಾನೆ. ಆಗ ಸಂದರ್ಶನ ಮಾಡುತ್ತಿದ್ದ ವ್ಯಕ್ತಿ ನೀನು ಮನೆಗೆ ಹೋಗಿ ನಿನ್ನ ತಂದೆತಾಯಿಯ ಕೈಗಳನ್ನು ಶುಭ್ರವಾಗಿ ತೊಳೆದು ಬಾ ಎನ್ನುತ್ತಾನೆ. ಅದರಂತೆ ಆ ಹುಡುಗ ಮನೆಗೆ ಹೋಗಿ ತನ್ನ ತಂದೆಯ ಕೈಗಳ ಶುಭ್ರಗೊಳಿಸಲು ಹೋದಾಗ ತಂದೆಯ ಕೈಗಳು ಅತ್ಯಂತ ಒರಟಾಗಿದ್ದು, ಹಲವೆಡೆ ಬಿರುಕು ಬಿಟ್ಟು, ರಕ್ತ ಸೂಸುತ್ತಿದ್ದುದನ್ನು ಕಾಣುತ್ತಾನೆ. ಅದು ಅವನಿಗೆ ಜೀವನ ಪಾಠವಾಗುತ್ತದೆ.

ಹೀಗೆ ಜೀವನವನ್ನು ನಾವು ಅರಸುತ್ತಾ ಹೋದರೆ ಜೀವನ ನಮ್ಮನ್ನು ಅರಸುತ್ತಾ ಬರುತ್ತದೆ. ಸಹಜ ಜೀವನವನ್ನು ಅರ್ಥಮಾಡಿಕೊಂಡಾಗ ಜೀವನಕ್ಕೆ ಒಂದು ಅರ್ಥ ಬರುತ್ತದೆ.

ಪ್ರೀತಿ ಪಾತ್ರರಿಗೆ ಅಂಗ ದಾನದ ಮೂಲಕ ಸಾರ್ಥಕತೆ ಮೆರೆದವರೊಂದಿಗೆ 'ಪ್ರೇಮಿಗಳ ದಿನ'

ಈ ಜೀವನ ಸಾಕ್ಷಾತ್ಕಾರಕ್ಕೆ ಸಾಕ್ಷಿಯಾದ ಅಪೊಲೋ ಬಿಜಿಎಸ್ ಆಸ್ಪತ್ರೆ

ಮೈಸೂರು, ಫೆ.23(ಎಸ್‌ಬಿಡಿ)– ತಂದೆ, ತಾಯಿ–ಮಕ್ಕಳು, ಪತಿ–ಪತ್ನಿ, ಗೆಳೆಯ–ಗೆಳತಿ ಹೀಗೆ ಎಲ್ಲಾ ಸಂಬಂಧಗಳನ್ನು ಬೆಸೆದಿರುವುದು 'ಪ್ರೀತಿ'ಯ ಕೊಂಡಿ. ಈ ಪ್ರೀತಿಗಾಗಿ ತ್ಯಾಗ ಮಾಡಿರುವ ಐತಿಹ್ಯ, ಪೌರಾಣಿಕ ಸಂಗತಿಗಳನ್ನು ಕೇಳಿದ್ದೇವೆ. ಆದರೆ ಪ್ರಸ್ತುತ ತಮ್ಮ ದೇಹದ ಅಂಗಾಂಗ ದಾನ ಮಾಡುವ ಮೂಲಕ ತಮ್ಮ ಪ್ರೀತಿ ಪಾತ್ರರಿಗೆ ಹೊಸ ಜೀವನ ನೀಡಿರುವ ಮಹಾದಾನಿಗಳೊಂದಿಗೆ 'ಪ್ರೇಮಿಗಳ ದಿನ'ವನ್ನು ಮೈಸೂರಿನ ಅಪೊಲೋ ಬಿಜಿಎಸ್ ಆಸ್ಪತ್ರೆಯಲ್ಲಿ ವಿಶೇಷವಾಗಿ ಆಚರಿಸಲಾಯಿತು.

ಶ್ರೀಮತಿ ಅನ್ನಪೂರ್ಣ ಅವರು ತಮ್ಮ ಪತಿ ಕುಮಾರ್(64 ವರ್ಷ) ಅವರಿಗೆ, ಕವಿತಾ(34) ಅವರು ತಮ್ಮ ಪತಿ ಜ್ಞಾನೇಶ್‌ಗೆ, ಶ್ರೀಮತಿ ಶಾಂತಕುಮಾರಿ ತಮ್ಮ ಪುತ್ರ ನವೀನ್ ಕುಮಾರ್(26)ಗೆ, ಶ್ರೀಮತಿ ಥಾಜುನ್ 16 ವರ್ಷದ ಸೋದರಳಿಯ ಅಫ್ರೋಜ್‌ಗೆ ಅಂಗ ದಾನ ಮಾಡುವ ಮೂಲಕ ನಿಜವಾದ ಪ್ರೀತಿಗೆ ಧ್ಯೋತಕವೆನಿಸಿದ್ದು, ಈ ವಿಶೇಷ ಕಾರ್ಯಕ್ರಮದಲ್ಲಿ ತಮ್ಮ ಸತ್ಕಾರ್ಯದ ಬಗ್ಗೆ ಅಭಿಪ್ರಾಯ ಹಂಚಿಕೊಂಡರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಗ್ಯಾಸ್ಟ್ರೋ ಎಂಟರಾಲಜಿ ವಿಭಾಗದ ಮುಖ್ಯಸ್ಥ ಡಾ.ರಾಜ್‌ಕುಮಾರ್ ಪಿ.ವಾಧ್ವಾ ಅವರು ಮಾತನಾಡಿ, ಅಂಗಾಂಗ ದಾನಿಗಳೇ ನಿಜವಾದ ಹೀರೋಗಳು. ಅಂಗಾಂಗ ದಾನ ಮಾಡುವ ಮಹತ್ತರ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರೆ, ನೆಫ್ರಾಲಜಿ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ್ ನಲ್ಲೂರ್, ಮೂತ್ರಪಿಂಡ ರೋಗಿಗಳು ಅಂಗಾಂಗ ಕಸಿ ಮೂಲಕ ಉತ್ತಮ ಜೀವನ ನಡೆಸಬಹುದು. ಈ ರೋಗಿಗಳಿಗೆ ಕಸಿ ವಿಧಾನ ಅತ್ಯುತ್ತಮ ಆಯ್ಕೆ ಎಂದರು. ಆಸ್ಪತ್ರೆಯ ಉಪಾಧ್ಯಕ್ಷರೂ ಆದ ಯೂನಿಟ್ ಹೆಡ್ ಭರತೀಶ ರೆಡ್ಡಿ ಮಾತನಾಡಿ, ಎಲ್ಲಾ ಹಂತಗಳಲ್ಲೂ ಕಸಿ ವಿಧಾನವನ್ನು ಯಶಸ್ವಿಗೊಳಿಸಿದ ಹಾಗೂ ಆ ಮೂಲಕ ಅಂಗ ವೈಫಲ್ಯದಿಂದ ಬಳಲುತ್ತಿದ್ದ ನೂರಾರು ರೋಗಿಗಳಿಗೆ ಜೀವನದ ಭರವಸೆ ಮೂಡಿಸಿದ ತಜ್ಞರ ತಂಡವನ್ನು ಶ್ಲಾಘಿಸಿದರಲ್ಲದೆ, ಅಪೊಲೋ ಬಿಜಿಎಸ್ ಆಸ್ಪತ್ರೆಯು ಪರವಾನಗಿ ಪಡೆದ ಬಹುಅಂಗಾಂಗ ಕಸಿ ಕೇಂದ್ರವಾಗಿದ್ದು, ಈ ಪ್ರದೇಶದಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.

ಇದೇ ವೇಳೆ ಆಸ್ಪತ್ರೆ ವೈದ್ಯರ ತಂಡದಿಂದ 'ಸಂಪೂರ್ಣ ಆರೋಗ್ಯ ತಪಾಸಣೆ' ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹೆಪಾಟೊ ಬಿಲಿಯರಿ ಮತ್ತು ಯಕೃತ್ತಿನ ಕಸಿ ಶಸ್ತ್ರಚಿಕಿತ್ಸಕ ಡಾ.ಯಶವಂತ್ ಕುಮಾರ್, ಮೂತ್ರಪಿಂಡ ಶಾಸ್ತ್ರಜ್ಞ ಡಾ.ಪ್ರವೀಣ್ ಚಂದ್ರಶೇಖರ್, ಪೀಡಿಯಾಟ್ರಿಕ್ ಗ್ಯಾಸ್ಟ್ರೋಎಂಟರಾಲಜಿ ತಜ್ಞರಾದ ಡಾ.ಅತಿರಾ ರವೀಂದ್ರನಾಥ್ ಮತ್ತಿತರರು ಉಪಸ್ಥಿತರಿದ್ದರು.

ಮಾನವ ವನ್ಯಜೀವಿ ಸಂಘರ್ಷ ತಡೆಗೆ ಹೊರಗುತ್ತಿಗೆಯಡಿ ಸಿಬ್ಬಂದಿ ನೇಮಕ

ಮೈಸೂರು, ಫೆ.23(ಎಂಟಿವೈ)– ಹೆಚ್ಚುತ್ತಿರುವ ಮಾನವ ವನ್ಯಜೀವಿ ಸಂಘರ್ಷ ತಡೆಗೆ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಕ್ಕೆ ಅರಣ್ಯ ಇಲಾಖೆ ಆದೇಶಿಸಿದ್ದು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವಿವಿಧ ವಲಯಗಳಲ್ಲಿ ಸೇವೆ ಸಲ್ಲಿಸಲು 40 ಅರಣ್ಯ ರಕ್ಷಕರು ಹಾಗೂ 15 ಮಂದಿ ಅರಣ್ಯ ವೀಕ್ಷಕರ ನೇಮಕಾತಿಗೆ ಸೂಚನೆ ನೀಡಲಾಗಿದೆ. ಬೇಸಿಗೆ ಬೇಗೆಯಿಂದ ಅರಣ್ಯ ಪ್ರದೇಶವನ್ನು ಕಾಡ್ಗಿಚ್ಚಿನಿಂದ ರಕ್ಷಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿರುವ ಬೆನ್ನಲ್ಲೇ ಮಾನವ ಮತ್ತು ಪ್ರಾಣಿ ಸಂಘರ್ಷದಂತಹ ಘಟನೆಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿ ಕೊರತೆಯೂ ಹೆಚ್ಚಾಗಿದೆ. ಇದರಿಂದಾಗಿ ಮಾ.1ರಿಂದ 31ರವರೆಗೆ ಸೇವೆ ಸಲ್ಲಿಸಲು ಹೊರಗುತ್ತಿಗೆ ಆದಾರದಲ್ಲಿ ಸಿಬ್ಬಂದಿಗಳ ನಿಯೋಜನೆಗೆ ಸೂಚನೆ ನೀಡಲಾಗಿದೆ.

ಮೈಸೂರು ಭಾಗದಲ್ಲಿ ಪ್ರಮುಖವಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಕಾಡಂಚಿನ ಗ್ರಾಮಗಳಲ್ಲಿ ಮಾನವ–ವನ್ಯಜೀವಿ ಸಂಘರ್ಷದ ಪ್ರಕರಣಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ನಾಗರಹೊಳೆ ಅಭಯಾರಣ್ಯದ ವ್ಯಾಪ್ತಿಯ ಹುಣಸೂರು, ಆನೆಚೌಕೂರು, ವೀರನಹೊಸಳ್ಳಿ, ಕಲ್ಲಹಳ್ಳ, ನಾಗರಹೊಳೆ ಸೇರಿದಂತೆ ವಿವಿಧ ವಲಯಗಳಲ್ಲಿ ಒಂದು ತಿಂಗಳ ಮಟ್ಟಿಗೆ ಕೆಲಸ ಮಾಡಲು ಹೊರಗುತ್ತಿಗೆ ಆದಾರದಲ್ಲಿ ಸಿಬ್ಬಂದಿಗಳನ್ನು ನೇಮಿಸಿಕೊಳ್ಳಲು ಸೂಚಿಸಲಾಗಿದೆ. ಈ ಎಲ್ಲಾ ವಲಯಗಳಿಂದ ಒಟ್ಟು 40 ಮಂದಿ ಅರಣ್ಯ ರಕ್ಷಕರು, 15 ಮಂದಿ ಅರಣ್ಯ ವೀಕ್ಷಕರನ್ನು ನಿಯೋಜಿಸಿಕೊಳ್ಳಲಾಗುತ್ತದೆ.

ಸ್ಥಳೀಯ ಹಾಡಿ ನಿವಾಸಿಗಳಿಗೆ ಹಾಗೂ ಕಾಡಿನ ಪರಿಚಯ ಇರುವವರನ್ನು ನೇಮಿಸಿಕೊಳ್ಳಲು ಸೂಚನೆ ನೀಡಲಾಗಿದೆ. ರಕ್ಷಕರು ಹಾಗೂ ವೀಕ್ಷಕರಿಗೆ ಪ್ರತ್ಯೇಕ ಸಂಬಳ ನಿಗದಿ ಮಾಡಲಾಗಿದ್ದು, ನೇಮಕಗೊಳ್ಳುವ ಅಭ್ಯರ್ಥಿಗಳ ಅರ್ಹತೆ ಆಧಾರದ ಮೇಲೆ ವೇತನ ನೀಡುವ ಷರತ್ತು ವಿಧಿಸಲಾಗಿದೆ.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: mysoorumithra@gmail.com For advertisements: mysoorumithra@gmail.com

ಮೈಸೂರು ಮಿತ್ರ
ಶುಕ್ರವಾರ 24-02-2023
ಬೆಳ್ಳಿ ಬೆಳಕು





ಪರಿಮಳ ಡಿಸೋಜಾ

ತಾಯಿ ಹಾಡಿಗೆ ದನಿಯಾದ ಪ್ರೇಮ್

ಡಾ.ಹೆಚ್.ಟಿ.ಗಿರಿಧರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ 'ಪರಿಮಳ ಡಿಸೋಜಾ' ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಈ ಚಿತ್ರದಲ್ಲಿ ಹಿರಿಯ ಸಾಹಿತಿ ಕೆ.ಕಲ್ಯಾಣ್ ಬರೆದಿರುವ ಜೋಗಿ ಪ್ರೇಮ್ ಅವರ ಕಂಠದಲ್ಲಿ ಮೂಡಿಬಂದಿರುವ ತಾಯಿ ಸೆಂಟಿಮೆಂಟ್ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ವಿನೋದ್ ಶೇಷಾದ್ರಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಹಿಂದೆ ಈ ಚಿತ್ರದ ಪೋಸ್ಟರನ್ನು ಮಾಜಿ ಮುಖ್ಯಮಂತ್ರಿಗಳಾದ ಬಿಎಸ್. ಯಡಿಯೂರಪ್ಪ, ಹೆಚ್‌ಡಿ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದರು. ಬೆಂಗಳೂರು, ಬಿಡದಿ, ನೆಲಮಂಗಲ, ಕನಕಪುರ, ಹಾಸನ, ಚಿಕ್ಕಮಗಳೂರು ಸೇರಿದಂತೆ ಹಲವಾರು ಸ್ಥಳಗಳಲ್ಲಿ 72 ದಿನಗಳವರೆಗೆ ಚಿತ್ರೀಕರಣ ನಡೆಸಲಾಗಿದೆ.

ಕಾರ್ಯಕ್ರಮದಲ್ಲಿ ನಿರ್ದೇಶಕ ಡಾ.ಎಚ್.ಡಿ.ಗಿರಿಧರ್ ಮಾತನಾಡುತ್ತಾ, ಪರಿಮಳ ಡಿಸೋಜಾ ಒಂದು ಫ್ಯಾಮಿಲಿ ಎಂಟರ್‌ಟೈನರ್ ಹಾಗೂ ಸಸ್ಪೆನ್ಸ್, ಥ್ರಿಲ್ಲರ್ ಜಾನರ್‌ನಲ್ಲಿ ಮೂಡಿಬಂದಿರುವ ಕುತೂಹಲಕರ ಮರ್ಡರಿ ಮಿಸ್ಟ್ರಿ ಕಥಾಹಂದರ ಇರುವ ಚಿತ್ರ. ಎರಡು ವರ್ಷಗಳ ಕಾಲ ನಮ್ಮ ಚಿತ್ರದ ಚಿತ್ರೀಕರಣ ನಡೆಸಿದ್ದೇವೆ. ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ್ದ ಹಣವನ್ನು ಎಲ್ಲರಿಗೂ ವಾಪಸ್ ನೀಡಿ, ವಿನೋದ್ ಶೇಷಾದ್ರಿ ಅವರು ಎಲ್ಲಾ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ವಿಶೇಷವಾಗಿ ನಮ್ಮ ಚಿತ್ರದಲ್ಲಿ ತಾಯಿಯ ಸೆಂಟಿಮೆಂಟ್ ಹಾಡೊಂದಿದ್ದು ಅದನ್ನು ಜೋಗಿ ಪ್ರೇಮ್ ಅವರು ಹಾಡಿದ್ದಾರೆ ಎಂದರು.

ನಿರ್ಮಾಪಕ ವಿನೋದ್ ಶೇಷಾದ್ರಿ 'ಪರಿಮಳ ಡಿಸೋಜಾ' ಕುರಿತಂತೆ ಮಾತನಾಡುತ್ತಾ, ಇದೊಂದು ಸಸ್ಪೆನ್ಸ್, ಥ್ರಿಲ್ಲರ್ ಚಿತ್ರ, ಚಿತ್ರದಲ್ಲಿ ತಾಯಿಯ ಪಾತ್ರ ಎಂದಾಗ ಮೊದಲು ನಮಗೆಲ್ಲ ನೆನಪಿಗೆ ಬಂದ ಹೆಸರೇ ಭವ್ಯ ಅವರ ಹೆಸರು, ಇನ್ನು ಈ ಹಾಡಿಗೆ ಕೆ.ಕಲ್ಯಾಣ್ ಅವರು ಅದ್ಭುತವಾದ ಸಾಹಿತ್ಯವನ್ನು ಬರೆದಿದ್ದಾರೆ ಎಂದು ಹೇಳಿದರು.

ಸಾಹಿತಿ ಕೆ.ಕಲ್ಯಾಣ್, ನಟಿ ಕೋಮಲಾ ಬನವಾಸಿ, ನಟ ಶಿವಕುಮಾರ್ ಆರಾಧ್ಯ ಸಿನಿಮಾ ಕುರಿತಂತೆ ಮಾತನಾಡಿದರು. ಹಿರಿಯ ನಟಿ ಭವ್ಯಾ ಮಾತನಾಡುತ್ತಾ, ಪರಿಮಳ ಡಿಸೋಜಾ, ವಿಭಿನ್ನ ಶೀರ್ಷಿಕೆ, ಕಥಾನಕ ಹೊಂದಿರುವ ಚಿತ್ರವಾಗಿದ್ದು, ಈ ಹಾಡು ಕೂಡ ತುಂಬಾ ಚೆನ್ನಾಗಿ ಮೂಡಿಬಂದಿದೆ. ನಾನು ತಾಯಿಯ ಪಾತ್ರ ನಿರ್ವಹಿಸಿದ್ದೇನೆ ಎಂದು ಹೇಳಿದರು. ಝೇಂಕಾರ್ ಆಡಿಯೋದ ಭರತ್‌ಜೈನ್, ಕಲಾವಿದರಾದ ಉಗ್ರಂ ರೆಡ್ಡಿ, ಜ್ಯೋತಿ ಮುರೂರು, ಸಂಗೀತ ನಿರ್ದೇಶಕ ಕ್ರಿಸ್ಟೋಫರ್ ಜೇಸನ್ ಎಲ್ಲರೂ 'ಪರಿಮಳ ಡಿಸೋಜಾ' ಚಿತ್ರದ ವಿಶೇಷತೆಗಳ ಕುರಿತಂತೆ ಮಾತನಾಡಿದರು.



'ಕಾಣೆಯಾಗಿದ್ದಾಳೆ' ಹುಡುಕಿಕೊಟ್ಟವರಿಗೆ ಬಹುಮಾನ!

ಶ್ರೀ ಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್.ಕೆ. ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ವಿಭಿನ್ನ ಕಥಾಹಂದರ ಹೊಂದಿದ ಚಿತ್ರ 'ಕಾಣೆಯಾಗಿದ್ದಾಳೆ ಹುಡುಕಿಕೊಟ್ಟವರಿಗೆ ಬಹುಮಾನ'. ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿರುವ ಈ ಚಿತ್ರದ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಇದೊಂದು ನೈಜ ಘಟನೆಯ ಜೊತೆಗೆ ಕಾಲ್ಪನಿಕ ಕಥೆಯನ್ನು ಬ್ಲೆಂಡ್ ಮಾಡಿ ನಿರ್ಮಿಸಿರುವ ಚಿತ್ರವಾಗಿದ್ದು, ಐ.ಎ.ಎಸ್. ಮಾಡಬೇಕೆಂಬ ಆಸೆ ಹೊತ್ತ ಹಳ್ಳಿಯ ಹೆಣ್ಣುಮಗಳೊಬ್ಬಳು ಎಂದೂ ಕಾಣದ ಮಹಾನಗರಕ್ಕೆ ಬರುತ್ತಾಳೆ. ಆನಂತರದಲ್ಲಿ ಆಕೆಯ ಜೀವನದಲ್ಲಿ ಏನೆಲ್ಲಾ ತಿರುವು ಆಯಿತು, ಯಾವ ಹಂತಕ್ಕೆ ಹೋಯಿತು ಎಂಬುದನ್ನು 'ಕಾಣೆಯಾಗಿದ್ದಾಳೆ ಹುಡುಕಿಕೊಟ್ಟವರಿಗೆ ಬಹುಮಾನ' ಚಿತ್ರದ ಮೂಲಕ ನಿರ್ದೇಶಕರು ಹೇಳಹೊರಟಿದ್ದಾರೆ. ವಿನಯ್‌ಕಾರ್ತಿ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಕೀರ್ತಿ ಭಟ್ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. ಕೀರ್ತಿ ತೆಲುಗಿನ ಬಿಗ್‌ಬಾಸ್ ಶೋನಲ್ಲಿ ಭಾಗವಹಿಸಿ ಎರಡನೇ ಬಹುಮಾನ ಪಡೆದಿದ್ದಾರೆ. ಇವರ ಜೊತೆಗೆ ದಕ್ಷಿಣ ಭಾರತದ ಹೆಸರಾಂತ ನಟರೊಬ್ಬರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಸದ್ಯದಲ್ಲೇ ಅವರ ಬಗ್ಗೆ ಮಾಹಿತಿ ನೀಡುತ್ತೇನೆ. ನನ್ನ ತಂಡದ ಎಲ್ಲರ ಸಹಕಾರದಿಂದ ಈ ಚಿತ್ರ ಇಷ್ಟು ಚೆನ್ನಾಗಿ ಮೂಡಿಬಂದಿದೆ. ಈಗ ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿದ್ದೇವೆ. ಸದ್ಯದಲ್ಲೇ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ. ಈ ಚಿತ್ರವನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಣೆ ಮಾಡುತ್ತಿದ್ದೇವೆ ಎಂದು ನಿರ್ದೇಶಕ ಆರ್.ಕೆ. ಹೇಳಿದರು. ನಂತರ ನಾಯಕ ವಿನಯ್ ಕಾರ್ತಿ ಮಾತನಾಡುತ್ತಾ ಇದು ನನ್ನ ಮೊದಲ ಚಿತ್ರ, ಇದರಲ್ಲಿ ನಾನು ಒಬ್ಬ ಕಾಲೇಜು ಹುಡುಗನಾಗಿ ಕಾಣಿಸಿಕೊಂಡಿದ್ದೇನೆ ಎಂದರು.

ನಾಯಕಿ ಕೀರ್ತಿಭಟ್ ಮಾತನಾಡುತ್ತಾ ಐ.ಎ.ಎಸ್. ಮಾಡಬೇಕೆಂದು ಹಳ್ಳಿಯಿಂದ ನಗರಕ್ಕೆ ಬರುವ ಹುಡುಗಿಯ ಪಾತ್ರದಲ್ಲಿ ನಾನು ಕಾಣಿಸಿಕೊಂಡಿದ್ದೇನೆ. ನನ್ನ ಪಾತ್ರದ ಮೇಲೆ ಇಡೀ ಚಿತ್ರದ ಕಥೆ ಸಾಗುತ್ತದೆ. ನಿರ್ದೇಶಕರು ತುಂಬಾ ಚೆನ್ನಾಗಿ ಕಥೆಯನ್ನು ಮಾಡಿಕೊಂಡಿದ್ದಾರೆ ಎಂದು ಹೇಳಿದರು. ಸಂಗೀತ ನಿರ್ದೇಶಕ ಕೌಶಿಕ್, ಸಂಕಲನಕಾರ ಶಿವರಾಜ್‌ಮೇಹು ಹಾಗೂ ಚಿತ್ರದಲ್ಲಿ ನಟಿಸಿರುವ ಅಂಜನ, ಶಿವಕುಮಾರ್ ಮುಂತಾದವರು ಚಿತ್ರದ ಕುರಿತಂತೆ ಮಾತನಾಡಿದರು.



ಇಂದಿನಿಂದ 'ಆರ್ಟಿಕಲ್ 370'

ಮುಕ್ತಿ ಖ್ಯಾತಿಯ ಕೆ.ಶಂಕರ್ ನಿರ್ದೇಶನದಲ್ಲಿ ಮೂಡಿ ಬಂದಿರುವ 'ಆರ್ಟಿಕಲ್ 370' ಚಿತ್ರ ಈ ವಾರ ತೆರೆ ಕಾಣಲಿದೆ. ದೇಶದ ಗಡಿ ಕಾಯುವ ವೀರಯೋಧನ ಸಾಹಸದ ಕಥೆಯ ಜೊತೆ ಜಮ್ಮು-ಕಾಶ್ಮೀರದ ಪಂಡಿತರ ಮೇಲೆ ನಡೆದ ದೌರ್ಜನ್ಯದ ಘಟನೆಗಳನ್ನು ನಿರ್ದೇಶಕರು ಈ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ಹಿರಿಯ ನಟ ಶಶಿಕುಮಾರ್ ಮಿಲಿಟರಿ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಪತ್ನಿಯಾಗಿ ಶ್ರೀಮತಿ ಶೃತಿ ನಟಿಸಿದ್ದಾರೆ. ಭರತ್‌ಗೌಡ ನಿರ್ಮಾಣದ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು, ಮಂಡ್ಯ, ಶಿವಮೊಗ್ಗ, ಮಡಿಕೇರಿ, ಚಿಕ್ಕಮಗಳೂರು, ಶ್ರವಣಬೆಳಗೊಳ ಹಾಗೂ ಶ್ರೀನಗರ, ಪೆಹಲ್ಗಾವ್, ಗುಲ್ಮಾರ್ಗ್ ಸುತ್ತಮುತ್ತ 60 ದಿನ ಚಿತ್ರೀಕರಿಸಲಾಗಿದೆ. ವೈರಿ ದೇಶವೊಂದು ಭಾರತದ ಗಡಿ, ಕಾಶ್ಮೀರದಲ್ಲಿರುವ ನಮ್ಮ ಅಮಾಯಕ ಜನರನ್ನು ಬಳಸಿಕೊಂಡು ನಮ್ಮ ದೇಶದ ಮೇಲೆಯೇ ಯುದ್ಧ ಸಾರುವ ಕಥಾನಕ ಈ ಚಿತ್ರದಲ್ಲಿದ್ದು, ಮೇಜರ್ ಸುಶೀಲ್ ಕುಮಾರ್ ಪಾತ್ರದಲ್ಲಿ ಶಶಿಕುಮಾರ್ ನಟಿಸಿದ್ದಾರೆ. ನಾಯಕನ ತಂದೆ ಹಾಗೂ ಕೊಡಗಿನ ವೀರಯೋಧನಾಗಿ ಹಿರಿಯ ನಟ ಶಿವರಾಮಣ್ಣ ನಟಿಸಿದ್ದಾರೆ.

ಯುಗಂತ್ ಅವರ ಸಂಗೀತ, ರವಿ ಅವರ ಕ್ಯಾಮರಾ ವರ್ಕ್ ಈ ಚಿತ್ರಕ್ಕಿದೆ. ಲೈರಾ ಎಂಟರ್‌ಟೈನ್ಮೆಂಟ್ ಅಂಡ್ ಮೀಡಿಯಾ ಮೂಲಕ ಭರತ್‌ಗೌಡ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ನಿರ್ದೇಶಕ ಕೆ.ಶಂಕರ್ ಅವರೇ ರಚಿಸಿದ್ದಾರೆ. ಹಿರಿಯ ಸಾಹಿತಿ ದೊಡ್ಡ ರಂಗೇಗೌಡರು, ರಮಾನಂದ್, ಲಕ್ಷ್ಮಣ, ಕಿಲ್ಲರ್ ವೆಂಕಟೇಶ್, ಅವಿನಾಶ್ ಮುಂತಾದವರು ಉಳಿದ ಪಾತ್ರ ವರ್ಗದಲ್ಲಿದ್ದಾರೆ.

ಮಾಡ್ರನ್ ಮಹಾಲಕ್ಷ್ಮಿಗೆ ಮಾಲಾಶ್ರೀ, ಶೃತಿ ಚಾಲನೆ

ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸಿರುವ, ಅದ್ದೂರಿ ಬಜೆಟ್‌ನಲ್ಲಿ ನಿರ್ಮಾಣವಾದ ಚಿತ್ರ 'ಲಂಕಾಸುರ' ಟೈಗರ್ ಟಾಕೀಸ್‌ನ ಪ್ರಥಮ ಕೊಡುಗೆಯಾಗಿ ಹೊರಬರುತ್ತಿರುವ ಈ ಚಿತ್ರವನ್ನು ಶ್ರೀಮತಿ ನಿಶಾ ವಿನೋದ್ ಪ್ರಭಾಕರ್ ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರದ 2 ಹಾಡುಗಳು ಬಿಡುಗಡೆಯಾಗಿದ್ದು, ಇತ್ತೀಚೆಗೆ ಮೂರನೇ ಹಾಡಾದ ಮಾಡ್ರನ್ ಮಹಾಲಕ್ಷ್ಮಿಯನ್ನು ಹಿರಿಯ ಕಲಾವಿದೆಯರಾದ ಮಾಲಾಶ್ರೀ ಹಾಗೂ ಶೃತಿ ಅವರುಗಳು ಬಿಡುಗಡೆ ಮಾಡಿ ನಿರ್ಮಾಪಕ, ನಾಯಕನಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ದೇಶಕ ಗುರು ದೇಶಪಾಂಡೆ, ನಿರ್ಮಾಪಕ ಎಂಜಿ.ರಾಮಮೂರ್ತಿ ನಟ ಶ್ರೀನಗರ ಕಿಟ್ಟಿ ಕೂಡ ಹಾಜರಿದ್ದರು. ಚಿತ್ರದಲ್ಲಿ ನಾಯಕನ ಹೆಸರು ರಾಘವ. ಆತ ಡಾನ್ ಆಗುವುದು ಯುಕ್ತಿಯಿಂದ, ರೌಡಿ ಎನಿಸಿಕೊಳ್ಳುವುದು ತನ್ನ ಶಕ್ತಿಯಿಂದ, 'ಲಂಕಾಸುರ' ಚಿತ್ರದಲ್ಲಿ ಯುಕ್ತಿಗೆ ಆದ್ಯತೆಯಿದೆ. ಇನ್ನು 'ಲಂಕಾಸುರ' ಚಿತ್ರವನ್ನು ಒಂದೇ ಮಾತಲ್ಲಿ ಹೇಳಬೇಕೆಂದರೆ ಒಳ್ಳೆಯವರಿಗೆ ಯಾವಾಗಲೂ ಒಳ್ಳೆಯದೇ ಆಗುತ್ತದೆ, ಪ್ರಾಮಾಣಿಕತೆಗೆ ಎಂದಿಗೂ ಜಯ ಕಟ್ಟಿಟ್ಟ ಬುತ್ತಿ ಎನ್ನಬಹುದು.

ಸಿನಿಪದಬಂಧ-462

ಉಮ್ಮತ್ತೂರು ಇಂದುಶೇಖರ್
ಮೊ.9880820462

1				■	■	■	2			
	■	■	■	3				■	■	■
4		5		■	■	■	6		7	
	■		■	8	■	■		■		■
■	■		■		■	9	■	■		■
■	10				■	11		12		■
■		■	■		■		■		■	■
■		■	13	■	■		■		■	14
15				■	■	■	16			
■	■	■	17				■	■	■	
18				■	■	■	19			

ಹೆಸರು ______
ವಿಳಾಸ ______
______
ದೂರವಾಣಿ ಸಂಖ್ಯೆ ______

ವಿಜೇತರು: ಚಂದ್ರಿಕ W/O ರವಿ.ಆರ್, #195/3, ಚಾಮಲಾಪುರ ಮೊಹಲ್ಲಾ, ಮೇದರ ಬೀದಿ, ನಂಜನಗೂಡು-571301

ಎಡದಿಂದ ಬಲಕ್ಕೆ

1.ಉಣ್ಣೆಯ ನೇಯ್ಗೆ ಹೊದಿಕೆ ಹೊದ್ದಿರುವ ಕೀಟ ತೆರೆಯ ಮೇಲೂ ಹರಿದಾಡಿದೆ 4
2.ಶಿವರಾಜ್ ಕುಮಾರ್ ಸಾವನ್ನು ಗೆದ್ದವನು 4
3.ಕೃತ,ತ್ರೇತಾ, ದ್ವಾಪರವಲ್ಲ...ರಾಜೇಶ್ ಅಭಿನಯದಲ್ಲಿ ಚಿತ್ರ 4
4.ಆಕಾಶದ ಕಂಗಳೆರಡು ಡಾ.ರಾಜ್ ಅಭಿನಯದಲ್ಲಿ ಮೂಡಿ ಬಂದಿದೆ 4
6.ಅರ್ಜುನ್ ಸರ್ಜಾ - ಮಾಲಾಶ್ರೀ ಅಭಿನಯದ ಚಿತ್ರ 4
10.ಈ ಸುಂದರಿಯರು ಹಳೆಯ ಕಾಲದವರು 4
11.ಎಲ್ಲವೂ ಕೈಲಾಸವಾಸಿಯಿಂದ ಅವೃತಗೊಂಡಿದೆ 4
15.ಕಬ್ಬು ಮತ್ತು ಗಾಣ ಎಂದೊಡನೆ ನೆನಪಾಗುವ ಚಿತ್ರ 4
16.ಒಳ್ಳೆಯ ವ್ಯಕ್ತಿತ್ವದ ವಿಷ್ಣುಗೆ ಐಶ್ವರ್ಯವೇ ಇರಬೇಕಿಲ್ಲ 4
17.ಪಲ್ಲವಿ ಅನುಪಲ್ಲವಿ ಚಿತ್ರದ ನಿರ್ದೇಶಕ 4
18.ಗೋಲ್ಡನ್ ಸ್ಟಾರ್ ಗಣೇಶನ ರಾಜಗೃಹ 4
19.ಅಶೋಕ್ - ಜಯಮಾಲಾಳ ಕರಿ ಬಣ್ಣದ ಪುಷ್ಕರಣಿ 4

ಸಿನಿ ಪದಬಂಧ 461ರ ಸರಿ ಉತ್ತರ

ಶಿ	ವ	ರಾ	ತ್ರಿ	■	■	■	ನಾ	ಗಾ	ರ್ಜು	ನ
ವ	■	■	■	ರ	ಣ	ರಂ	ಗ	■	■	■
ಮ	ಧು	ಚಂ	ದ್ರ	■	■	■	ಕ	ಲಾ	ವಿ	ದ
ಣಿ	■	ದ್ರೋ	■	ಅ	■	■	ನ್ಯೈ	■	ಶ್ವ	■
■	■	ದ	■	ಮೋ	■	ಆ	■	■	ರೂ	■
■	ಜ	ಯ	ಭೇ	ರಿ	■	ನಂ	ದಾ	ದೀ	ಪ	■
■	ಯ	■	■	ಕಾ	■	ತ	■	ಪ	■	■
■	ಸಿಂ	■	ಜೋ	■	■	ರ	■	ದಿಂ	■	ಗ
ಸಿಂ	ಹ	ಜೋ	ಡಿ	■	■	■	ಮ	ದ	ಗ	ಜ
■	■	■	ಜೀ	ವ	ನ	ದಿ	■	■	■	ಪ
ಮಿ	ಲ್ಟ್ರಿ	ಮಾ	ವ	■	■	■	ಸ	ರ	ಸ್ವ	ತಿ

ಮೇಲಿನಿಂದ ಕೆಳಕ್ಕೆ

1.ದುನಿಯಾ ವಿಜಯ್ ಘರ್ಜಿಸಲು ತುಷಾರ ರಂಗನಾಥ್ ನಿರ್ದೇಶನವಿದೆ 4
2.ಪ್ರಜ್ವಲ್ - ಮಾನಸ ಅಭಿನಯದಲ್ಲಿ ಮೂಡಿ ಬಂದ "ನಕ್ಷತ್ರ" 4
5.ಈಕೆ ಆರತಿ, ಭಾರತಿ, ಕಲ್ಪನಾ, ಮಂಜುಳಾ ಕಾಲದ ನಟಿ 4
7.ಈ ಲೋಕವೆಲ್ಲಾ ಸಂಗೀತದಿಂದ ಆವೃತಗೊಂಡಿದೆ 4
8.ವಿಷ್ಣುವರ್ಧನ್‌ಗೆ ಆದ ಶಿಕ್ಷೆ ಮರಣ ದಂಡನೆ! 4
9.'ಅನುಭವ'ವಿರುವ ನಟ 4
10.ದೇವರ ಆಟ 4
12.ಚಿತ್ರದುರ್ಗದ ವೀರ "ನಾಯಕ" 4
13. _ _ _ _ ರಾಮಾಯಣ 4
14.ಸುರೇಶ್ ಹೆಬ್ಳೀಕರ್‌ನ ಒಳ ಮನಸ್ಸು 4

ಅಪ್ಪಚೆಟ್ಟೋಳಂಡ ಹಾಕಿ ಉತ್ಸವಕ್ಕೆ ಕೇಂದ್ರ ಕ್ರೀಡಾ ಸಚಿವರ ಸಹಕಾರದ ಭರವಸೆ

ಉತ್ಸವದಲ್ಲಿ ಭಾಗವಹಿಸಲು ಸಚಿವರಿಗೆ ಆಹ್ವಾನ

ಮಡಿಕೇರಿ, ಫೆ.23– ಕೊಡವ ಕುಟುಂಬಗಳ ನಡುವೆ ಮಾ.17ರಿಂದ ಏ.10ರವರೆಗೆ 23 ದಿನಗಳ ಕಾಲ ನಾಪೋಕ್ಲುವಿನಲ್ಲಿ ನಡೆಯುವ ಅಪ್ಪಚೆಟ್ಟೋಳಂಡ ಹಾಕಿ ಉತ್ಸವಕ್ಕೆ



ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಕ್ರೀಡೆ, ಯುವ ವ್ಯವಹಾರಗಳು ಮತ್ತು ಮಾಹಿತಿ, ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಭರವಸೆ ನೀಡಿದ್ದಾರೆ.

ಒಲಂಪಿಯನ್ ಡಾ.ಎ.ಬಿ. ಸುಬ್ಬಯ್ಯ, ಅವರ ನೇತೃತ್ವದಲ್ಲಿ ಅಪ್ಪಚೆಟ್ಟೋಳಂಡ ಹಾಕಿ ಉತ್ಸವದ ಪ್ರಮುಖರು ಸಚಿವರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆಯನ್ನು ನೀಡಿ ಉತ್ಸವಕ್ಕೆ ಆಗಮಿಸು ವಂತೆ ಮನವಿ ಮಾಡಿದರು. ಕೊಡವ ಕುಟುಂಬಗಳ ನಡುವೆ ನಡೆಯುತ್ತಿರುವ ಹಾಕಿ ಉತ್ಸವ ವಿಶ್ವ ದಾಖಲೆ ಗಳಿಸಿರುವ ಬಗ್ಗೆ ವಿವರಿಸಿದರು. ಕೊಡವ ಹಾಕಿ ಹಬ್ಬದ ವಿಶೇಷತೆಯನ್ನು ಪ್ರಧಾನಮಂತ್ರಿಗಳಿಗೆ ತಿಳಿಸುವುದಾಗಿ ಸಚಿವರು ಭರವಸೆ ನೀಡಿದರು. ಅಪ್ಪಚೆಟ್ಟೋಳಂಡ ಹಾಕಿ ಉತ್ಸವ ಮಾ.17ರಿಂದ ಆರಂಭಗೊಳ್ಳಲಿದ್ದು, ಪ್ರತಿದಿನ ಮೂರು ಮೈದಾನಗಳಲ್ಲಿ 24 ಪಂದ್ಯಗಳು ನಡೆಯಲಿವೆ. 2018ರಲ್ಲಿ 334 ತಂಡಗಳು ಪಾಲ್ಗೊಂಡಿದ್ದು, ಈ ಬಾರಿ 350 ತಂಡಗಳು ಸೆಣಸಾಡುವ ನಿರೀಕ್ಷೆ ಇದೆ ಎಂದು ಅಪ್ಪಚೆಟ್ಟೋಳಂಡ ಹಾಕಿ ಸಮಿತಿ ತಿಳಿಸಿದೆ.

ವಿ. ಬಾಡಗ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ

ತೀತಿಮಾಡ, ಕುಪ್ಪಂಡ, ಚಂದೂರ, ನಾಮೆರ, ನಂಬುಡುಮಾಡ ತಂಡಗಳಿಗೆ ಮುನ್ನಡೆ

ಪೊನ್ನಂಪೇಟೆ, ಫೆ.23– ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಫ್ಲೈಯರ್ಸ್ ಸಂಸ್ಥೆಯ ವತಿಯಿಂದ ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ವಿರಾಜಪೇಟೆ ತಾಲೂಕಿನ ಬೇರಳಿನಾಡು, ಕುತ್ತುನಾಡು ಮತ್ತು ಬೊಟ್ಟಿಯತ್ ನಾಡು ವ್ಯಾಪ್ತಿಯ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯಲ್ಲಿ ಗುರುವಾರ ತೀತಿಮಾಡ, ಕುಪ್ಪಂಡ, ಚಂದೂರ, ನಾಮೆರ ಮತ್ತು ನಂಬುಡುಮಾಡ ತಂಡಗಳು ಮುನ್ನಡೆ ಸಾಧಿಸಿ ಮುಂದಿನ ಹಂತಕ್ಕೆ ಪ್ರವೇಶಿಸಿದೆ.

ದಿನದ ಪ್ರಥಮ ಪಂದ್ಯದಲ್ಲಿ ತೀತಿಮಾಡ ತಂಡವು ಕರ್ತಮಾಡ ತಂಡವನ್ನು 4–0 ಗೋಲುಗಳಿಂದ ಮಣಿಸಿತು. ವಿಜೇತ ತಂಡದ ಪರ ಅತಿಥಿ ಆಟಗಾರ ಬೋಪಣ್ಣ



7ನೇ ಮತ್ತು 19ನೇ ನಿಮಿಷದಲ್ಲಿ, ಮತ್ತೋರ್ವ ಆಟಗಾರ ಬಿದ್ದಪ್ಪ 35ನೇ ಮತ್ತು 37ನೇ ನಿಮಿಷದಲ್ಲಿ ಗೋಲು ಬಾರಿಸಿದರು. 2ನೇ ಪಂದ್ಯದಲ್ಲಿ ಕುಪ್ಪಂಡ ತಂಡವು ಗುಮ್ಮಟ್ಟಿರ ತಂಡವನ್ನು 1–0 ಗೋಲುಗಳಿಂದ ಸೋಲಿಸಿತು. ವಿಜೇತ ತಂಡಕ್ಕೆ ದೊರೆತ ಪೆನಾಲ್ಟಿ ಕಾರ್ನರ್ ಅನ್ನು ಅತಿಥಿ ಆಟಗಾರ ಅಯ್ಯಪ್ಪ 15ನೇ ನಿಮಿಷದಲ್ಲಿ ಗೋಲಾಗಿ ಪರಿವರ್ತಿಸಿ ತಂಡದ ವಿಜಯಕ್ಕೆ ನೆರವಾದರು.

3ನೇ ಪಂದ್ಯದಲ್ಲಿ ಚಂದೂರ ತಂಡವು ಪಟ್ರಂಗಡ ತಂಡವನ್ನು 4–2 ಗೋಲುಗಳಿಂದ ಪರಾಭವಗೊಳಿಸಿ ಮುಂದಿನ ಹಂತಕ್ಕೆ ಪ್ರವೇಶ ಪಡೆಯಿತು. ವಿಜೇತ ತಂಡದ ಪರ ಅತಿಥಿ ಆಟಗಾರ ನಾಚಪ್ಪ 4ನೇ, 17ನೇ ಮತ್ತು 33ನೇ ನಿಮಿಷದಲ್ಲಿ ಗೋಲು ಬಾರಿಸಿ ಹ್ಯಾಟ್ರಿಕ್ ಸಾಧನೆಯೊಂದಿಗೆ ತಂಡದ ವಿಜಯದಲ್ಲಿ ಪ್ರಮುಖ ಪಾತ್ರ ವಹಿಸಿದರು. ತಂಡದ ಮತ್ತೋರ್ವ ಅತಿಥಿ ಆಟಗಾರ ಮೋಕ್ಷಿತ್ 38ನೇ ನಿಮಿಷದಲ್ಲಿ ಗೋಲು ಹೊಡೆದರು. ಪರಾಜಿತ ತಂಡದ ಪರ ಅತಿಥಿ ಆಟಗಾರ ಸೋಮಣ್ಣ ಮೊದಲ ನಿಮಿಷದಲ್ಲಿ ಮತ್ತು 35ನೇ ನಿಮಿಷದಲ್ಲಿ ಗೋಲು ದಾಖಲಿಸಿದರು.

4ನೇ ಪಂದ್ಯದಲ್ಲಿ ನಾಮೆರ ತಂಡವು ಕಂಜಿತಂಡ ತಂಡವನ್ನು ಒಟ್ಟು 6–5 ಗೋಲುಗಳಿಂದ ಮಣಿಸಿತು. ಕಂಜಿತಂಡ ತಂಡದ ಪರವಾಗಿ 3ನೇ ನಿಮಿಷದಲ್ಲಿ ಚಿಂಗಪ್ಪ ಮತ್ತು ನಾಮೆರ ತಂಡದ ಪರವಾಗಿ 15ನೇ ನಿಮಿಷದಲ್ಲಿ ಅತಿಥಿ ಆಟಗಾರ ಅಮೋಘ್ ಫೀಲ್ಡ್ ಗೋಲು ಬಾರಿಸಿ ಎರಡೂ ತಂಡಗಳ ಖಾತೆ ತೆರೆಯುವಲ್ಲಿ ಯಶಸ್ವಿಯಾದರು. ಇದರಿಂದ ದ್ವಿತೀಯಾರ್ಧದ ಪಂದ್ಯ ಕೊನೆಗೊಂಡ ಸಂದರ್ಭದಲ್ಲಿ ಉಭಯ ತಂಡಗಳು ತಲಾ ಒಂದು ಗೋಲು ದಾಖಲಿಸುವ ಮೂಲಕ ಪಂದ್ಯವನ್ನು ಡ್ರಾ ಗೊಳಿಸಿದ್ದರು. ಪಂದ್ಯದ ವಿಜಯ ನಿರ್ಣಯಕ್ಕಾಗಿ ನಡೆದ ಶೂಟ್ ಔಟ್‌ನಲ್ಲಿ ವಿಜೇತ ನಾಮೆರ ತಂಡ 5 ಗೋಲುಗಳನ್ನು ಬಾರಿಸಿದರೆ, ಪರಾಜಿತ ಕಂಜಿತಂಡ ತಂಡ 4 ಗೋಲುಗಳನ್ನು ಮಾತ್ರ ಗಳಿಸಿತು. ವಿಜೇತ ತಂಡದ ಪರ ವಿಕಾಸ್, ಯತಿನ್, ಪೂವಣ್ಣ, ಜಿತನ್ ಮತ್ತು ಅಮೋಘ್ ಗೋಲು ಬಾರಿಸಿದರೆ, ಪರಾಜಿತ ತಂಡದ ಪರ ಚಿಂಗಪ್ಪ, ಸೋಮಣ್ಣ, ಪುನೀತ್ ಮತ್ತು ಬೋಪಯ್ಯ ಗೋಲು ಹೊಡೆದರು.

ದಿನದ ಕೊನೆಯ ಪಂದ್ಯದಲ್ಲಿ ನಂಬುಡುಮಾಡ ತಂಡ ಕೋಲತಂಡ ತಂಡವನ್ನು 3–1 ಗೋಲುಗಳಿಂದ ಮಣಿಸಿತು. ವಿಜೇತ ತಂಡದ ಪರ 16ನೇ ನಿಮಿಷದಲ್ಲಿ ಅಶ್ವಿನ್, 21ನೇ ನಿಮಿಷದಲ್ಲಿ ನಿಹಾಲ್ ಮತ್ತು 29ನೇ ನಿಮಿಷದಲ್ಲಿ ಅತಿಥಿ ಆಟಗಾರ ನಿತಿನ್ ಗೋಲು ಹೊಡೆದರೆ, ಕೋಲತಂಡ ತಂಡದ ಪರವಾಗಿ ಅತಿಥಿ ಆಟಗಾರ ವಿನೀಶ್ 28ನೇ ನಿಮಿಷದಲ್ಲಿ ಗೋಲು ಬಾರಿಸಿದರು.

ವಿ. ಬಾಡಗ ಹೈಪ್ಲೈಯರ್ಸ್ ಸಂಸ್ಥೆಯ ಅಧ್ಯಕ್ಷ ಅಮ್ಮಣಿಚಂಡ ರಂಜಿ ಪೂಣಚ್ಚ, ಸಂಸ್ಥೆಯ ಸಲಹಾ ಸಮಿತಿ ಅಧ್ಯಕ್ಷ ಮಳವಂಡ ಗಿರೀಶ್ ಮುದ್ದಯ್ಯ, ಪದಾಧಿಕಾರಿಗಳಾದ ಕೊಂಗಂಡ ಕಾಶಿ ಕಾವೇರಪ್ಪ, ಚೇಮಿರ ಪ್ರಕಾಶ್, ಕೋಲತಂಡ ಸುಬ್ರಮಣಿ, ಕಂಜಿತಂಡ ಪೂವಣ್ಣ ತೀತಿಮಾಡ ಬೋಪಣ್ಣ ಕಂಜಿತಂಡ ವಿಕ್ರಾಂತ್ ಮೊದಲಾದವರು ಪಂದ್ಯಾವಳಿಯ ಉಸ್ತುವಾರಿ ವಹಿಸಿಕೊಂಡಿದ್ದರು. ಹಿರಿಯ ವೀಕ್ಷಕ ವಿವರಣೆಗಾರ ಮಾಳೇಟಿರ ಶ್ರೀನಿವಾಸ್ ವೀಕ್ಷಕ ವಿವರಣೆ ನೀಡಿದರು.

ಪಂದ್ಯಾವಳಿ ನಿರ್ದೇಶಕ ಕುಪ್ಪಂಡ ದಿಲನ್ ಬೋಪಣ್ಣ ಅವರ ನೇತೃತ್ವದಲ್ಲಿ ತೀರ್ಪುಗಾರ ಚಂದಪ್ಪಂಡ ಆಕಾಶ್, ಕೋಡಿಮಣಿಯಂಡ ಗಣಪತಿ, ಚೈಯಂಡ ಅಪ್ಪಚ್ಚು, ಕರವಂಡ ಅಪ್ಪಣ್ಣ, ಚೋಯಮಾಡಂಡ ಚಂಗಪ್ಪ, ನೆಲ್ಲಮಕ್ಕಡ ಪವನ್, ಅಪ್ಪಚೆಟ್ಟೋಳಂಡ ಅಯ್ಯಪ್ಪ ಮೊದಲಾದವರು ತಾಂತ್ರಿಕ ಸಮಿತಿಯಲ್ಲಿ ಕಾರ್ಯ ನಿರ್ವಹಿಸಿದರು.

ಇಂದಿನ ಪಂದ್ಯಾವಳಿ

- ಬೆಳಗ್ಗೆ 10 ಗಂಟೆಗೆ: ಚೇಂದಿರ V/s ನಂಬುಡುಮಾಡ
- ಬೆಳಗ್ಗೆ 11:30 ಗಂಟೆಗೆ: ತೀತಿಮಾಡ V/s ಕಡೇಮಾಡ
- ಮಧ್ಯಾಹ್ನ 1.30 ಗಂಟೆಗೆ: ಕುಪ್ಪಂಡ V/s ನಾಮೆರ
- ಮಧ್ಯಾಹ್ನ 3 ಗಂಟೆಗೆ: ಕೊಂಗಂಡ V/s ಚಂದೂರ

ಜಿಲ್ಲೆಯಲ್ಲಿ ಹುಲಿ ಹಾವಳಿ ತಡೆಯದಿದ್ದರೆ ಅರಣ್ಯ ಇಲಾಖೆ ಅಧಿಕಾರಿಗಳೇ ಹೊಣೆ: ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ

ಮಡಿಕೇರಿ, ಫೆ.23– ದಕ್ಷಿಣ ಕೊಡಗು ಭಾಗದಲ್ಲಿ ಹುಲಿ ಉಪಟಳ ಮಿತಿ ಮೀರಿದ್ದು, ಅರಣ್ಯ ಇಲಾಖೆ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲವೆಂದು ಆರೋಪಿಸಿರುವ ಕಿರುಗೂರು ಗ್ರಾಪಂ ಸದಸ್ಯ ಚೆಪ್ಪುಡಿರ ರಾಕೇಶ್ ದೇವಯ್ಯ, ಅನಾಹುತಗಳು ಸಂಭವಿಸಿದರೆ ಅರಣ್ಯ ಅಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪೊನ್ನಂಪೇಟೆ ತಾಲೂಕಿನ ಕಿರುಗೂರು ವ್ಯಾಪ್ತಿಯ ತೋಟವೊಂದರಲ್ಲಿ ಹುಲಿ ಕಾಣಿಸಿಕೊಂಡ ಪ್ರದೇಶಕ್ಕೆ ಭೇಟಿ ನೀಡಿದ್ದ ಅವರು ಅರಣ್ಯ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಕಣ್ಣ ಮುಂದೆ ಹುಲಿ ಇದ್ದರೂ ಅರಣ್ಯ ಇಲಾಖೆ ಸೆರೆ ಹಿಡಿಯುವ ತುರ್ತು ಕ್ರಮ ಕೈಗೊಂಡಿಲ್ಲ. ಹಿರಿಯ ಅಧಿಕಾರಿಗಳ ಅನುಮತಿ ಬೇಕು ಎಂದು ಕೈಚೆಲ್ಲಿ ಕುಳಿತ್ತಿದ್ದಾರೆ. ಅನುಮತಿ ದೊರೆಯುವ ವೇಳೆಗೆ ಜೀವಹಾನಿಯಾದರೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ಇತ್ತೀಚೆಗೆ ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ವ್ಯಾಪ್ತಿಯ ನಾಣಚ್ಚಿ ಗೇಟ್ ಬಳಿ ಹುಲಿಯೊಂದನ್ನು ಸೆರೆ ಹಿಡಿಯಲಾಗಿದೆ. ಸೆರೆಯಾದ ಹುಲಿಯನ್ನು ಕೆ.ಬಾಡಗ ಗ್ರಾಮದ ಚೂರಿಕಾಡು ವ್ಯಾಪ್ತಿಯಲ್ಲಿ ಯುವಕ ಹಾಗೂ ವೃದ್ಧನ ಜೀವವನ್ನು ಬಲಿ ಪಡೆದ ಹುಲಿ ಎಂದು ಪ್ರತಿಬಿಂಬಿಸಲಾಗಿತ್ತು. ಆದರೆ ಇದೇ ಹುಲಿ ಮಾನವ ಜೀವವನ್ನು ತೆಗೆದಿದೆ ಎನ್ನುವ ಬಗ್ಗೆ ನಿಖರ ಮಾಹಿತಿಯನ್ನು ಅರಣ್ಯ ಇಲಾಖೆ ಬಹಿರಂಗ ಪಡಿಸಿಲ್ಲ, ಅಲ್ಲದೆ ಸ್ಪಷ್ಟವಾಗಿ ಎಲ್ಲೂ ಹೇಳಿಲ್ಲ.

ಈ ನಡುವೆ ಮಂಗಳವಾರ ಕಿರುಗೂರು ವ್ಯಾಪ್ತಿಯ ತೋಟದಲ್ಲಿ ಹುಲಿ ರಾಜಾರೋಷವಾಗಿ ಓಡಾಡುತ್ತಿರುವುದು ಕಂಡು ಬಂದಿದೆ.

ಕುಶಾಲನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಕುಶಾಲನಗರ, ಫೆ.23– ಕುಶಾಲನಗರದ ಗುಂಡೂರಾವ್ ಬಡಾವಣೆಯ ರಸ್ತೆ ಅಭಿವೃದ್ಧಿ ಕಾರ್ಯ ಆರಂಭಗೊಂಡಿದೆ.

ಐಡಿಎಸ್‌ಎಂಟಿ ಯೋಜನೆಗೆ ಒಳಪಡುವ ಈ ರಸ್ತೆಯನ್ನು ಶಾಸಕ ಅಪ್ಪಚ್ಚು ರಂಜನ್ ಅವರ ಸೂಚನೆ ಮೇರೆಗೆ ಕುಶಾಲನಗರ ಪುರಸಭೆ ವತಿಯಿಂದ 42.5 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.

ಹಲವು ದಶಕಗಳಿಂದ ಅಭಿವೃದ್ಧಿ ಕಾಣದ ಈ ರಸ್ತೆ ಅವ್ಯವಸ್ಥೆಗೆ ಇದೀಗ ಮುಕ್ತಿ ಕಾಣುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದ ನಿವಾಸಿಗಳು ಸಹಜವಾಗಿ ಹರ್ಷವ್ಯಕ್ತಪಡಿಸಿದ್ದಾರೆ. 400 ಮೀಟರ್ ಉದ್ದಕ್ಕೆ 5.3 ಮೀ ಅಗಲದ



ಈ ರಸ್ತೆಯನ್ನು ಡಾಂಬರೀಕರಣಗೊಳಿಸಲಾಗುತ್ತಿದೆ. ಪುರಸಭೆ ಅಧ್ಯಕ್ಷ ಬಿ.ಜೈವರ್ಧನ್, ಸದಸ್ಯ ಎಂ.ಕೆ.ದಿನೇಶ್, ಅಭಿಯಂತರ ರಂಗರಾಮ್ ಕಾಮಗಾರಿ ಪರಿಶೀಲಿಸಿದರು.

ಮದುವೆಯಾಗಲು ಹೆಣ್ಣು ಸಿಗಲೆಂದು ಪ್ರಾರ್ಥಿಸಿ

ಮಾದಪ್ಪನ ಸನ್ನಿಧಿಗೆ ಅವಿವಾಹಿತರ ಪಾದಯಾತ್ರೆ

ಭಾರತೀನಗರ, ಫೆ.23– ಮದುವೆಯಾಗಲು ಹೆಣ್ಣು ಸಿಗಲೆಂದು ಮಲೆ ಮಹದೇಶ್ವರನಲ್ಲಿ ಪ್ರಾರ್ಥಿಸಿದ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ಬ್ರಹ್ಮಚಾರಿಗಳು, ಅವಿವಾಹಿತರು 'ಬ್ರಹ್ಮಚಾರಿಗಳ ನಡಿಗೆ ಮಲೆಮಾದಪ್ಪನೆಡೆಗೆ' ಘೋಷ ವಾಕ್ಯದೊಂದಿಗೆ ಗುರುವಾರ ಭಾರತೀನಗರದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ ಪಾದಯಾತ್ರೆ ಆರಂಭಿಸಿದರು.

ಇಲ್ಲಿನ ಶ್ರೀವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಮುಂಜಾನೆ 5 ಗಂಟೆಗೆ ಪೂಜೆ ಸಲ್ಲಿಸಿದ ರೈತರು, ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವ 150ಕ್ಕೂ ಹೆಚ್ಚು ಅವಿವಾಹಿತರು ಮದುವೆಯಾಗಲು ಹೆಣ್ಣು ಕೊಡಿಸುವಂತೆ ಮಲೆಮಹದೇಶ್ವರನನ್ನು ಪ್ರಾರ್ಥಿಸಿ ಪಾದಯಾತ್ರೆ ಆರಂಭಿಸಿದರು.

ಪಾದಯಾತ್ರೆಗೆ ಚಿತ್ರನಟ ಡಾಲಿ ಧನಂಜಯ್ ಚಾಲನೆ ನೀಡಿ ಮಾತನಾಡಿ, ರೈತರ ಮಕ್ಕಳಿಗೆ ಹೆಣ್ಣುಮಕ್ಕಳು ಸಿಗಲಿ. ಮುಂದಿನ ವರ್ಷದೊಳಗೆ ಮದುವೆಯಾಗಲಿ ಎಂದು ಶುಭ ಹಾರೈಸಿ ಮಾದಪ್ಪನಿಗೆ ಘೋಷಣೆ ಕೂಗುತ್ತಾ ಅವಿವಾಹಿತರೊಂದಿಗೆ ಹೆಜ್ಜೆ ಹಾಕಿದರು. ಅವರಿಗೆ ನಟ ನಾಗಭೂಷಣ್ ಕೂಡ ಸಾಥ್ ನೀಡಿದರು.

ಇತ್ತೀಚಿನ ದಿನಗಳಲ್ಲಿ ರೈತರ ಮಕ್ಕಳಿಗೆ ಹಾಗೂ ಖಾಸಗಿ ಉದ್ಯೋಗಿಗಳಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ. ಸರ್ಕಾರಿ ಕೆಲಸದಲ್ಲಿ ಇರುವವರೇ ಬೇಕು ಎಂದು ಹೆಣ್ಣು ಹೆತ್ತವರು ಹೇಳುತ್ತಿದ್ದಾರೆ. ಹೀಗಾಗಿ ಜಿಲ್ಲೆಯಾದ್ಯಂತ ಸಾವಿರಾರು ಜನರು ಅವಿವಾಹಿತರಾಗಿಯೇ ಉಳಿಯುವಂತಾಗಿದೆ. ಜನರು ಇವರನ್ನು ಬ್ರಹ್ಮಚಾರಿಗಳು ಎಂದೇ ಕರೆಯುತ್ತಿದ್ದಾರೆ. ಹೀಗಾಗಿ ಬ್ರಹ್ಮಚಾರಿ ಎಂಬ ಪಟ್ಟ ತೆಗೆದು ವಧು ಭಾಗ್ಯ ಕರುಣಿಸುವಂತೆ ಕೋರಿ ಯುವಕರು ಪಾದಯಾತ್ರೆ ಆರಂಭಿಸಿದ್ದಾರೆ.



ಷರತ್ತು ಅನ್ವಯ: ಪಾದಯಾತ್ರೆಯಲ್ಲಿ ಭಾಗವಹಿಸುವ ಅವಿವಾಹಿತರ ವಯಸ್ಸು 30 ದಾಟಿರಬೇಕು. ವಿವಾಹಿತರಿಗೆ ಪಾದಯಾತ್ರೆಗೆ ಅವಕಾಶವಿಲ್ಲ. ನಿಶ್ಚಿತಾರ್ಥ ಆಗಿರುವವರು ಪಾದಯಾತ್ರೆಗೆ ಬರುವಂತಿಲ್ಲ ಎಂಬ ಷರತ್ತುಗಳನ್ನು ಪಾದಯಾತ್ರೆಗೆ ಹಾಕಲಾಗಿತ್ತು. ಈ ಸಂಬಂಧ ಕಳೆದ 6 ತಿಂಗಳ ಹಿಂದೆಯೇ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾಗಿತ್ತು. ಪಾದಯಾತ್ರೆಯಲ್ಲಿ ಕೇರಳದ 45 ವರ್ಷದ ಸುಭೇಶ್, ಆಂಧ್ರದ ರಾಜು ಎಂಬುವರು ಪಾಲ್ಗೊಂಡಿದ್ದು ಮಾರ್ಗಮಧ್ಯೆ ಮತ್ತಷ್ಟು ಜನ ಸೇರುವ ನಿರೀಕ್ಷೆ ಇದೆ ಎಂದು ಅವಿವಾಹಿತ ವೆಂಕಟೇಶ್ ತಿಳಿಸಿದರು.

ಪಾದಯಾತ್ರೆ ಮೊದಲ ದಿನ 45 ಕಿಮೀ ಕ್ರಮಿಸಿ ಸಿಂಗಾನಲ್ಲೂರಿನ ಕಟ್ಟೆಬಸವೇಶ್ವರಸ್ವಾಮಿ ದೇವಾಲಯದಲ್ಲಿ ವಾಸ್ತವ್ಯ ಹೂಡಲಿದ್ದು, 2ನೇ ದಿನ ಸಿಂಗಾನಲ್ಲೂರಿನಿಂದ ಆರಂಭವಾಗಿ ಕೌದಳ್ಳಿಯಲ್ಲಿ, 3ನೇ ದಿನ ಮುಂಜಾನೆ ಪಾದಯಾತ್ರೆ ಆರಂಭಿಸಿ ಬೆಳಗ್ಗೆ 9 ಗಂಟೆಗೆ ತಾಳುಬೆಟ್ಟ ತಲುಪಲಿದ್ದು, ಬಳಿಕ ಕಾಲುದಾರಿಯಲ್ಲಿ ಮಾದಪ್ಪನ ಸನ್ನಿಧಿ ತಲುಪಿ ಮದುವೆಗೆ ಹೆಣ್ಣು ಸಿಗಲೆಂದು ಮಾದಪ್ಪನನ್ನು ಪ್ರಾರ್ಥಿಸುತ್ತೇನೆ ಎಂದು ತಂಡದ ಸದಸ್ಯರು ತಿಳಿಸಿದ್ದಾರೆ. ಇತ್ತೀಚೆಗೆ ಮಂಡ್ಯ ಜಿಲ್ಲೆ ನಾಗಮಂಗಲದ ಆದಿಚುಂಚನಗಿರಿ ಮಠ ಒಕ್ಕಲಿಗ ವಧು–ವರ ಸಮಾವೇಶ ಆಯೋಜಿಸಿತ್ತು 700–800 ಹೆಣ್ಣುಮಕ್ಕಳಿಗೆ 25,000ಕ್ಕೂ ಅಧಿಕ ಗಂಡುಗಳು ಬಂದಿದ್ದರು. ಸಮಾವೇಶದಲ್ಲಿ ಸಾಕಷ್ಟು ಗೊಂದಲ ಉಂಟಾಗಿತ್ತು. ಸಮಾವೇಶದಲ್ಲಿ ಪಾಲ್ಗೊಂಡಿದ್ದ ಬಹುತೇಕ ಗಂಡುಗಳು ನಿರಾಸೆಯಿಂದ ಹಿಂದಿರುಗಿದ್ದನ್ನು ಇದೇ ವೇಳೆ ಸ್ಮರಿಸಬಹುದು.

ಮತಗಟ್ಟೆ ಕೇಂದ್ರಗಳ ಸುತ್ತ ನಿಷೇಧ

ಮಂಡ್ಯ, ಫೆ.23– ತಾಲೂಕಿನ ಆಲಕೆರೆ, ಡಣಾಯಕನಪುರ ಗ್ರಾಪಂ ಉಪ ಚುನಾವಣೆ ಫೆ.25ರಂದು ನಡೆಯಲಿದ್ದು, ಉಪ ಚುನಾವಣೆ ನಡೆಯುವ ಮತಗಟ್ಟೆ ವ್ಯಾಪ್ತಿಯಲ್ಲಿ ಫೆ.25ರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ.

ಮಾರ್ಚ್ ಮೊದಲ ವಾರ 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಕೆ.ಆರ್.ಪೇಟೆ, ಫೆ.23– ಮಾರ್ಚ್ ಮೊದಲ ವಾರ 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಚಿವ ಡಾ.ಕೆ.ಸಿ. ನಾರಾಯಣಗೌಡರ ನೇತೃತ್ವದಲ್ಲಿ ಅದ್ಧೂರಿಯಾಗಿ ನಡೆಯಲು ನಿರ್ಧರಿಸಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕು ಕಸಾಪ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ನಮ್ಮ ತಾಲೂಕಿನಲ್ಲಿ 5 ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಅದೇ ರೀತಿ ಈ



ಬಾರಿ ನಡೆಯುವ 6ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಸಚಿವ ನಾರಾಯಣಗೌಡರ ನೇತೃತ್ವದಲ್ಲಿ ಸಮ್ಮೇಳನ ಆಯೋಜಿಸಲಾಗುತ್ತಿದೆ. ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು, ಕನ್ನಡಪರ ಸಂಘಟನೆ ಪದಾಧಿಕಾರಿಗಳು ಹಾಗೂ ಎಲ್ಲಾ ಸಮಾಜದ ಸಂಘಟನೆಗಳು ಹಾಗೂ ಕನ್ನಡದ ಮನಸ್ಸುಗಳು ಸಹಕರಿಸಬೇಕು ಎಂದರು.

ನಾಡು, ನುಡಿಗೆ ಸೇವೆ ಸಲ್ಲಿಸಿದ ಸಾಹಿತಿಯೊಬ್ಬರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದ ಅವರು, ಕಸಾಪ ಜಿಲ್ಲಾಧ್ಯಕ್ಷ ಸಿ.ಕೆರವಿ ಕುಮಾರ್ ಮಾರ್ಗದರ್ಶನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ತಾಲೂಕು ಕಸಾಪ ಉಪಾಧ್ಯಕ್ಷ ಶ್ರೀನಿವಾಸ್.ಆರ್.ಸಜ್ಜನ್, ಗೌರವ ಕಾರ್ಯದರ್ಶಿ ಕಟ್ಟೆ ಮಹೇಶ್, ತಾಲೂಕು ಕೋಶಾಧ್ಯಕ್ಷ ಮಂಜೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಸವಿತಾ, ಶೀಳನೆರೆ ಹೋಬಳಿ ಘಟಕದ ಅಧ್ಯಕ್ಷ ಆರ್.ಕೆ. ರಮೇಶ್, ಸಾಂಸ್ಕೃತಿಕ ಸಂಚಾಲಕ ಶ್ರೀಕಾಂತ್ ಚಿಮ್ಮಲ್, ರವಿ ಶಿವಕುಮಾರ್, ನಿವೃತ್ತ ಸೈನಿಕ ಸುಕುಮಾರ್, ಕರ್ನಾಟಕ ರಕ್ಷಣಾ ಸೇನೆ ತಾಲೂಕು ಅಧ್ಯಕ್ಷ ಪ್ರಶಾಂತ್, ಬೂಕನಕೆರೆ ಹೋಬಳಿ ಘಟಕದ ಪಾಪಣ್ಣ, ತಿಪ್ಪೇಗೌಡ, ಕೆ.ಜಿನಾಗರಾಜು, ಧರ್ಮರಾಜ್ ಮತ್ತಿತರರಿದ್ದರು.

ಮತ್ತೊಂದು ನಿಗೂಢ ಕೊಲೆ: 5 ತುಂಡುಗಳಾಗಿ ಶವಪತ್ತೆ

ಮಂಡ್ಯ, ಫೆ.23– ತಾಲೂಕಿನ ಕರೆಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ವಿ.ಸಿ.ನಾಲೆಯಲ್ಲಿ ಬುಧವಾರ ಅಪರಿಚಿತ ವ್ಯಕ್ತಿಯ ಮೃತದೇಹ 5 ತುಂಡುಗಳಾಗಿ ಪತ್ತೆಯಾಗಿದ್ದು ಪ್ರಕರಣದ ತನಿಖೆ ಪೊಲೀಸರಿಗೆ ಸವಾಲೆನಿಸಿದೆ. ಕಿಡಿಗೇಡಿಗಳು ವ್ಯಕ್ತಿಯನ್ನು ಕೊಲೆಮಾಡಿ, ತುಂಡುಗಳಾಗಿ ಕತ್ತರಿಸಿ ನಾಲೆಗೆ ಎಸೆದಿದ್ದಾರೆ ಎಂದು ಶಂಕಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜಿಲ್ಲಾ ವ್ಯಾಪ್ತಿ ಪೊಲೀಸ್ ಠಾಣೆಗಳಲ್ಲಿ ಕಾಣೆಯಾದ ವ್ಯಕ್ತಿಗಳ ಮಾಹಿತಿ ಪಡೆಯಲಾಗುತ್ತಿದೆ.

ಮೃತ ವ್ಯಕ್ತಿಗೆ 30ರಿಂದ 35 ವರ್ಷ ವಯಸ್ಸಾಗಿದ್ದು, ಕೈಗಳು, ಕಾಲು, ತಲೆ ಬುರುಡೆ, ಹೊಟ್ಟೆಯ ಭಾಗ ಪ್ರತ್ಯೇಕವಾಗಿ ಪತ್ತೆಯಾಗಿವೆ. ಬುಧವಾರ ಮಧ್ಯಾಹ್ನ ತಾಲೂಕಿನ ಹೊಡಾಘಟ್ಟ ಗ್ರಾಮದ ಬಳಿಯ ಸಣ್ಣ ನಾಲೆಯಲ್ಲಿ ದೇಹದ ಭಾಗ ಪತ್ತೆಯಾಯಿತು. ನಂತರ ಪೊಲೀಸರು ನಾಲೆಯ ಮೇಲ್ಭಾಗ ಹಾಗೂ ಕೆಳಭಾಗದಲ್ಲಿ ಶೋಧ ಕಾರ್ಯ ನಡೆಸಿದರು.

ಡಣಾಯಕನಪುರ ಗ್ರಾಮದ ಬಳಿ ಕೈಗಳು, ಶಿವಾರ ಗ್ರಾಮದ ಬಳಿ ಕಾಲುಗಳು, ಕೊಪ್ಪ ಗ್ರಾಮದ ಬಳಿ ತಲೆಬುರುಡೆ ಪತ್ತೆಯಾಯಿತು. ದೇಹದ ಭಾಗಗಳನ್ನು ಒಂದೆಡೆ ಸೇರಿಸಿ ಮರಣೋತ್ತರ ಪರೀಕ್ಷೆಗಾಗಿ ನಗರದ ಮಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ ಪೊಲೀಸರು ಮೃತ ವ್ಯಕ್ತಿ ಸಂಬಂಧಿಕರು ಕೆರಗೋಡು ಠಾಣೆ ಸಂಪರ್ಕಿಸುವಂತೆ ಕೋರಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಡಿವೈಎಸ್‌ಪಿ ಓಂಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಎಲ್ಲಾ ಠಾಣೆಗಳಿಗೆ ಮಾಹಿತಿ ನೀಡಲಾಗಿದ್ದು ತನಿಖೆ ಸವಾಲಾಗಿದೆ. ಶೀಘ್ರ ಪ್ರಕರಣ ಭೇದಿಸುವ ವಿಶ್ವಾಸವಿದೆ ಎಂದು ಎಸ್ಪಿ ಯತೀಶ್ ಹೇಳಿದರು. ಕಳೆದ ವರ್ಷ ಜೂನ್ ತಿಂಗಳಲ್ಲಿ ಪಾಂಡವಪುರ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿ ಇಂಥದ್ದೇ ಪ್ರಕರಣ ಪತ್ತೆಯಾಗಿತ್ತು. ಇಬ್ಬರು ಮಹಿಳೆಯರ ಶವಗಳು ಎರಡು ತುಂಡುಗಳಾಗಿ ಪ್ರತ್ಯೇಕವಾಗಿ ಪತ್ತೆಯಾಗಿದ್ದವು. ಪಾಂಡವಪುರ ತಾಲೂಕಿನ ಬೇಬಿ ಗ್ರಾಮದ ಬಳಿ, ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ನಾಲೆಯಲ್ಲಿ ದೇಹದ ತುಂಡುಗಳು ಸಿಕ್ಕಿದ್ದವು.

ಭೋಜನಾಲಯ, ವಿಶ್ರಾಂತಿ ಕೊಠಡಿ ಶುಚಿತ್ವ ಕಾಪಾಡಿ

ಶ್ರೀರಂಗಪಟ್ಟಣ, ಫೆ.23– ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ವಸತಿ ನಿಲಯಗಳಲ್ಲಿ ಭೋಜನಾಲಯ ಹಾಗೂ ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿಗಳು ಸದಾ ಶುಚಿಯಾಗಿರುವಂತೆ ನೋಡಿಕೊಳ್ಳಬೇಕು ಎಂದು



ತಾಲೂಕು ಆರೋಗ್ಯಾಧಿಕಾರಿ ಡಾ.ಎನ್.ಕೆ. ವೆಂಕಟೇಶ್ ಸಲಹೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಹಯೋಗದೊಂದಿಗೆ ಏರ್ಪಡಿಸಿದ್ದ ವಸತಿ ನಿಲಯಗಳ ಪಾಲಕರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ವೈಯಕ್ತಿಕ ನೈರ್ಮಲ್ಯ, ವಸತಿ ಶಾಲೆ ಹಾಗೂ ನಿಲಯಗಳ ಪರಿಸರ ನೈರ್ಮಲ್ಯ, ಸುರಕ್ಷಿತ ಕುಡಿಯುವ ನೀರು, ಪೌಷ್ಠಿಕ ಆಹಾರ ಕಡೆ ಹೆಚ್ಚು ಗಮನ ಹರಿಸಬೇಕು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ಯೋಜನೆಗಳು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಯಶಸ್ವಿಯಾಗಲು ಇಂತಹ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.

ಕ್ಷೇತ್ರ ಆರೋಗ್ಯಾಧಿಕಾರಿ ಎಸ್.ಡಿ. ಬೆನ್ನೂರ, ಹೆಚ್‌ಐವಿ ಏಡ್ಸ್ ಕುರಿತು ಆಪ್ತ ಸಮಾಲೋಚಕಿ ಮಿಲನ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಪಿ.ಮಾರುತಿ, ಪುಷ್ಪ, ಚಂದನ, ತಾಲೂಕಿನ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ನಿಲಯ ಪಾಲಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಿ

ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಬಿ.ಎಲ್. ಸಂತೋಷ್ ಸೂಚನೆ



ಚಾಮರಾಜನಗರ, ಫೆ.23– ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಬಿಜೆಪಿ ಶಕ್ತಿ ಕೇಂದ್ರದ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪಾಲ್ಗೊಂಡಿದ್ದರು.

ಪಕ್ಷದ ಶಕ್ತಿ ಕೇಂದ್ರದ ಮುಖಂಡರು ಹಾಗೂ ಪ್ರಮುಖರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಗೆ ಮಾಧ್ಯಮದವರನ್ನು ಆಹ್ವಾನಿಸಿರಲಿಲ್ಲ. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪತ್ರಕರ್ತರೊಂದಿಗೆ ಸಂತೋಷ ಮಾತನಾಡಲು ನಿರಾಕರಿಸಿದರು. ಇದಲ್ಲದೇ ಸಭೆಯಿಂದ ದೂರ ಇರಿಸಲಾಯಿತು.

ಸಭೆಯಲ್ಲಿ ಸುಮಾರು 1 ಗಂಟೆ 20 ನಿಮಿಷ ಭಾಷಣ ಮಾಡಿದ ಬಿ.ಎಲ್. ಸಂತೋಷ್, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನೇಕ ಜನೋಪಯೋಗಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಉತ್ತಮವಾಗಿ ಆಡಳಿತ ನಡೆಸುತ್ತಿವೆ. ಆದರೆ, ಈ ಜನಪರ ಕಾರ್ಯಕ್ರಮಗಳು ಜನರಿಗೆ ತಲುಪಿಲ್ಲ. ಹೀಗಾಗಿ, ಪಕ್ಷದ ಮುಖಂಡರು ಕಾರ್ಯಕರ್ತರು ಪ್ರತಿ ಮನೆ–ಮನೆಗೆ ತೆರಳಬೇಕು. ಸರ್ಕಾರಗಳು ಜನಪರ ಕಾರ್ಯಕ್ರಮಗಳ ಬಗ್ಗೆ ಅವರಿಗೆ ತಿಳಿಸಬೇಕು ಎಂದರು ಎನ್ನಲಾಗಿದೆ.

ಜಿಲ್ಲೆಯ ಎಲ್ಲಾ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಪಕ್ಷ ಗೆಲ್ಲಬೇಕಾಗಿದೆ. ಈ ನಿಟ್ಟಿನಲ್ಲಿ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು. ತಮ್ಮಲ್ಲಿನ ಭಿನ್ನಾಭಿಪ್ರಾಯಗಳನ್ನು ಮರೆಯಬೇಕು. ಯಾರಿಗೆ ಟಿಕೆಟ್ ಸಿಕ್ಕರೂ ಅವರ ಗೆಲುವಿಗೆ ಶ್ರಮಿಸಬೇಕು. ಪಕ್ಷದ ಅಭ್ಯರ್ಥಿ ಗೆಲುವೇ ನಮ್ಮೆಲ್ಲರ ಗುರಿಯಾಗಬೇಕು ಎಂದು ಕರೆ ನೀಡಿದರು ಎಂದು ತಿಳಿದುಬಂದಿದೆ. ಪ್ರತಿ ಬೂತ್‌ಮಟ್ಟದಲ್ಲಿ ಮತ್ತೆ 10 ಜನರನ್ನು ಸದಸ್ಯತ್ವವನ್ನು ನೋಂದಾಯಿಸಿಕೊಳ್ಳಬೇಕು. ಪಕ್ಷಕ್ಕೆ ಸೇರ್ಪಡೆ ಮಾಡಬೇಕು. ಪ್ರತಿ ಮನೆಗಳಿಗೂ ತೆರಳಿ ಮತದಾರರನ್ನು ಭೇಟಿ ಮಾಡಿ ಚರ್ಚಿಸಬೇಕು ಎಂದು ಕರೆ ನೀಡಿದರು ಎನ್ನಲಾಗಿದೆ. ಸಂಸದ ವಿ. ಶ್ರೀನಿವಾಸಪ್ರಸಾದ್, ಶಾಸಕ ರಾದ ಎನ್. ಮಹೇಶ್, ಸಿ.ಎಸ್. ನಿರಂಜನ್ ಕುಮಾರ್, ಮುಖಂಡರಾದ ವೈ.ವಿ. ರವಿಶಂಕರ್, ರಾಜೇಂದ್ರ ಜಿಲ್ಲಾಧ್ಯಕ್ಷ ನಾರಾಯಣ್‌ಪ್ರಸಾದ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಬಿಜೆಪಿ ಹಾಲಿ ಶಾಸಕರಿಗೆ ಟಿಕೆಟ್: ವಿ. ಶ್ರೀನಿವಾಸಪ್ರಸಾದ್

ಚಾಮರಾಜನಗರ, ಫೆ.23– ಬಿಜೆಪಿ ಹಾಲಿ ಎಲ್ಲಾ ಶಾಸಕರಿಗೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುತ್ತದೆ ಎಂದು ಸಂಸದ ವಿ. ಶ್ರೀನಿವಾಸ್‌ಪ್ರಸಾದ್ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯಿಂದ ಬಹುತೇಕ ಎಲ್ಲಾ ಹಾಲಿ ಶಾಸಕರಿಗೆ ಟಿಕೆಟ್ ದೊರೆಯುವುದು ಖಚಿತವಾಗಿದೆ ಎಂದರು. ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಸಭೆ ನಡೆಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾರಿಗೆ ಟಿಕೆಟ್ ಸಿಕ್ಕಿದ್ದರೂ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ಭಿನ್ನಾಭಿಪ್ರಾಯವಿಲ್ಲದೇ ಎಲ್ಲರೂ ದುಡಿಯೋಣ ಅಂತಾ ಹೇಳಿದ್ದಾರೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 141 ಸೀಟ್ ಗೆಲ್ಲುವುದಾಗಿ ಹೇಳಿರುವ ಪ್ರಶ್ನೆಗೆ ಉತ್ತರಿಸಿದ ಸಂಸದರು, ಅವರೆಲ್ಲಾ ಆಶಾವಾದಿಗಳಿರಬೇಕು. ಹೆಚ್.ಡಿ. ಕುಮಾರಸ್ವಾಮಿ ಕೂಡ ನಾವೇ ಬಹುಮತ ಬರುತ್ತೇವೆ ಎನ್ನುತ್ತಾರೆ. ಕಾಂಗ್ರೆಸ್‌ನವರು ಸಹ ನಾವು ಬಹುಮತ ಬರುತ್ತೇವೆ ಎನ್ನುತ್ತಾರೆ. ಅವರೇ ಈ ರೀತಿ ಹೇಳಿದ ಮೇಲೆ ನಾವು ಹೇಗೆ ಹೇಳಬೇಕು. ಸಿದ್ದರಾಮಯ್ಯ ಕದ್ದು ಓಡಿದ್ದಾನೆ. ಕ್ಷೇತ್ರ ಹುಡುಕಿಕೊಂಡು ಅವರೇ ಅಷ್ಟು ಧೈರ್ಯವಾಗಿ ಹೇಳುತ್ತಿರುವಾಗ ನಾವು ಇನ್ನೆಷ್ಟು ಧೈರ್ಯದಿಂದ ಹೇಳಬೇಕು. ನಮಗೆ ಬಹುಮತ ಬಂದೇ ಬರುತ್ತದೆ. ಸರ್ಕಾರ ರಚನೆ ಮತ್ತೆ ಮಾಡ್ತಿವಿ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಾಪಾ ಸಿದ್ದರಾಮಯ್ಯನೇ ಪಲಾಯನ ಮಾಡಿದ್ದಾನೆ. ಚಾಮುಂಡೇಶ್ವರಿಯಿಂದ ಬಾದಾಮಿ, ಬಾದಾಮಿಯಿಂದ ಕೋಲಾರಕ್ಕೆ ಪಲಾಯನ ಮಾಡಿದ್ದಾನೆ. ಅವನಿಗೆ ವಿಶ್ವಾಸವಿಲ್ಲ. ಮೈಸೂರು ಜಿಲ್ಲೆಯಿಂದ ಗೆಲ್ತೆನೆಂದು ಎಂದು ವಿ.ಶ್ರೀನಿವಾಸ ಪ್ರಸಾದ್ ಮತ್ತೊಮ್ಮೆ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ತಹಸೀಲ್ದಾರ್ ಮನವೊಲಿಕೆ: ಚುನಾವಣೆ ಬಹಿಷ್ಕಾರ ಕೈಬಿಟ್ಟ ಗ್ರಾಮಸ್ಥರು



ಹನೂರು, ಫೆ.23– ಮೂಲ ಸೌಲಭ್ಯ ಕಲ್ಪಿಸದ ಕಾರಣ ತಾಲೂಕಿನ ಹುಯ್ಯಲನತ್ತ ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಆನಂದಯ್ಯ ಹಾಗೂ ಇತರೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಿದರು.

ಹುಯ್ಯಲನತ್ತ ಗ್ರಾಮದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಇತರೆ ಮೂಲ ಸೌಕರ್ಯಗಳಿಲ್ಲ. ಅಲ್ಲದೇ ಗ್ರಾಮಕ್ಕೆ ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲ. ಇದರಿಂದ ವಿದ್ಯಾರ್ಥಿಗಳು, ಜನರು ಬೇರೆಡೆ ಹೋಗಲು ತೊಂದರೆಯಾಗುತ್ತಿದೆ. ಜೊತೆಗೆ ಗ್ರಾಮವು ಕಾಡಂಚಿನಲ್ಲಿದ್ದು ದಿನನಿತ್ಯ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದೆ ಎಂದು ಗ್ರಾಮಸ್ಥರು ತಹಸೀಲ್ದಾರ್ ಹಾಗೂ ಇತರೆ ಅಧಿಕಾರಿಗಳ ಗಮನಕ್ಕೆ ತಂದರು. ಗ್ರಾಮಸ್ಥರ ಮನವಿ ಆಲಿಸಿ ತಹಸೀಲ್ದಾರ್ ಆನಂದಯ್ಯ ಮಾತನಾಡಿ, ಚುನಾವಣಾ ಬಹಿಷ್ಕಾರ ಸಂಬಂಧ ಸರ್ಕಾರದ ಗಮನಕ್ಕೆ ಹೋಗಿದೆ. ಜಿಲ್ಲಾಧಿಕಾರಿಗಳು ಹಾಗೂ ಇತರೆ ಹಿರಿಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಆಗಮಿಸಿದ್ದು ಗ್ರಾಮದಲ್ಲಿರುವ ಮೂಲ ಸೌಲಭ್ಯ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು. ಆದ್ದರಿಂದ ಚುನಾವಣೆಯನ್ನು ಬಹಿಷ್ಕಾರ ನಿರ್ಧಾರ ಕೈಬಿಡಬೇಕು. ಮತದಾನ ಪ್ರತಿಯೊಬ್ಬರ ಹಕ್ಕು. ಮತದಾನ ಹಕ್ಕು ಚಲಾಯಿಸುವಂತೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮಸ್ಥರು ಗ್ರಾಮದ ಬಳಿ ಇರುವ ಸೇತುವೆಯನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸಬೇಕು. ಈ ಹಿಂದೆ ಸೇತುವೆಯಲ್ಲಿ ಅಪಘಾತ ಸಂಭವಿಸಿ ಹಲವರು ಪ್ರಾಣ ಕಳೆದುಕೊಂಡಿದ್ದರು. ಕೂಡಲೇ ಲೋಕೋಪಯೋಗಿ ಇಲಾಖೆಯವರು ಸೇತುವೆ ಅಭಿವೃದ್ಧಿಗೆ ತುರ್ತಾಗಿ ಕ್ರಮವಹಿಸಬೇಕು. ಇಲ್ಲದಿದ್ದರೆ ಚುನಾವಣೆ ಬಹಿಷ್ಕರಿಸುವುದಾಗಿ ತಿಳಿಸಿದರು. ಅಲ್ಲದೇ ಗ್ರಾಮದಲ್ಲಿರುವ ಶಾಲೆಗೆ ಸುತ್ತುಗೋಡೆ ನಿರ್ಮಾಣ ಮಾಡಬೇಕು. ಜೊತೆಗೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಅರಣ್ಯ ಇಲಾಖೆ ಇವುಗಳ ಕಡಿವಾಣಕ್ಕೆ ಮುಂದಾಗಬೇಕು. ಅಲ್ಲದೇ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು.

ಗ್ರಾಪಂ ಸದಸ್ಯರಾದ ಕೃಷ್ಣಮೂರ್ತಿ, ನಿಂಗಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ತಾಪಂ ಸಹಾಯಕ ನಿರ್ದೇಶಕ ರವೀಂದ್ರ, ಪಿ.ಜಿ.ಪಾಳ್ಯ ಗ್ರಾಪಂ ಪಿಡಿಒ ನಂಜುಂಡಸ್ವಾಮಿ, ಅರಣ್ಯ ಇಲಾಖೆಯ ಸಿಬ್ಬಂದಿ, ಸೆಸ್ಕ್ ಇಲಾಖೆಯ ರಂಗಸ್ವಾಮಿ ಸೇರಿದಂತೆ ಇತರರಿದ್ದರು.

ಬಂಡಿಗೆರೆ ಮಹದೇಶ್ವರಸ್ವಾಮಿ ಜಾತ್ರೆಯಲ್ಲಿ ಸಾವಿರಾರು ಭಕ್ತರು

ಬೇಗೂರು(ಗುಂಡ್ಲುಪೇಟೆ), ಫೆ.23– ಗ್ರಾಮದ ಬಂಡಿಗೆರೆ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಜಯಘೋಷದ ನಡುವೆ ವಿಜೃಂಭಣೆಯಿಂದ ನಡೆಯಿತು. ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಬೇಗೂರು ಗ್ರಾಮದ ಬಂಡಿಗೆರೆ ಮಹದೇಶ್ವರ ಸ್ವಾಮಿ, ಕಮರಹಳ್ಳಿ ಗ್ರಾಮದ ಬಸವೇಶ್ವರ ಹಾಗೂ ಬೆಳಚಲವಾಡಿ ಗ್ರಾಮದ ರಾಮಲಿಂಗೇಶ್ವರ ಉತ್ಸವಮೂರ್ತಿಯನ್ನು ಪ್ರತ್ಯೇಕ ಪಲ್ಲಕ್ಕಿಯಲ್ಲಿ ಇರಿಸಿ ಅಲಂಕರಿಸಿ ಮೆರವಣಿಗೆ ಮಾಡಲಾಯಿತು. ನಂತರ



ಬಂಡಿಗೆರೆ ಮಹದೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಕೊಂಡ ಮಹೋತ್ಸವ ನಡೆಯಿತು. ಛತ್ರಿ ಚಾಮರ ವಾದ್ಯಮೇಳ. ತಮಟೆಗಳ ನಡುವೆ ವಿಜೃಂಭಣೆಯಿಂದ ನಡೆಯಿತು.

ನಾಳೆ ನಗರ ಸೇರಿ ವಿವಿಧೆಡೆ ವಿದ್ಯುತ್ ವ್ಯತ್ಯಯ

ಚಾಮರಾಜನಗರ, ಫೆ.23– ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜ ನಗರ ಉಪವಿಭಾಗ ವ್ಯಾಪ್ತಿಯಲ್ಲಿ 4ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಫೆ.25 ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಚಾಮರಾಜನಗರ ಪಟ್ಟಣ ಸೇರಿದಂತೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಚಾಮರಾಜನಗರ ಟೌನ್–1, ಕೋಡಿಮೋಳೆ, ರಾಮಸಮುದ್ರ, ಮಾದಾಪುರ, ಕಾಗಲವಾಡಿ, ಸೋಮವಾರಪೇಟೆ (ಟೌನ್–2), ಹರದನಹಳ್ಳಿ, ಬೇಡರಪುರ, ಟಿ.ಕೆ ಮೋಳೆ, ಶಿವಪುರ, ಗೂಳಿಪುರ ಎನ್.ಜೆ.ವೈ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ನಗರಸಭೆ ಆಯ–ವ್ಯಯ ಸಭೆ

ಚಾಮರಾಜನಗರ, ಫೆ.23– ಚಾಮರಾಜನಗರ ನಗರಸಭೆಯ 2022–23ನೇ ಸಾಲಿನ ಪರಿಷ್ಕೃತ ಹಾಗೂ 2023–24ನೇ ಸಾಲಿನ ಅಂದಾಜು ಆಯ–ವ್ಯಯ ಸಭೆಯನ್ನು ನಗರಸಭಾ ಅಧ್ಯಕ್ಷರಾದ ಸಿ.ಎಂ. ಆಶಾ ಅವರ ಅಧ್ಯಕ್ಷತೆಯಲ್ಲಿ ಫೆ.28ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಕಚೇರಿಯ ಕೌನ್ಸಿಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುವೆಂಪು ಸಾಹಿತ್ಯ ಸರ್ವವ್ಯಾಪಿ



ಮೈಸೂರು, ಫೆ.23(ಎಂಕೆ)– ರಾಷ್ಟ್ರಕವಿ ಕುವೆಂಪು ಅವರ ಸಮಗ್ರ ಸಾಹಿತ್ಯ ಸರ್ವವ್ಯಾಪಿ ಹಾಗೂ ವಿಚಾರಧಾರೆಯ ಪ್ರತೀಕ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಸಿ.ನಾಗಣ್ಣ ಹೇಳಿದರು.

ಮೈಸೂರಿನ ಶ್ರೀ ರಾಮಕೃಷ್ಣ ಪರಮಹಂಸ ವೃತ್ತದಲ್ಲಿ ಶ್ರೀ ರಾಮಕೃಷ್ಣ ಜಾತ್ರಾ ಮಹೋತ್ಸವ ಸಮಿತಿ, ಶ್ರೀ ರಾಮಕೃಷ್ಣ ಸೇವಾ ಸಂಘ ಮತ್ತು ವಿವೇಕ ಬಳಗ, ಶ್ರೀ ರಾಮಕೃಷ್ಣ ಸೇವಾ ಬಳಗ, ಶ್ರೀ ರಾಮಕೃಷ್ಣಾಶ್ರಮ ಹಾಗೂ ರಾಮಕೃಷ್ಣ ಸಾಂಸ್ಕೃತಿಕ ಮತ್ತು ಕ್ರೀಡಾ ಸಮಿತಿ ಸಹಯೋಗದೊಂದಿಗೆ ಆಯೋಜಿಸಿರುವ ಜಾತ್ರಾ ಮಹೋತ್ಸವದಲ್ಲಿ 'ಕುವೆಂಪು ಸಾಹಿತ್ಯ ದರ್ಶನ' ಕುರಿತು ಮಾತನಾಡಿದ ಅವರು, ಕುವೆಂಪು ಅವರ ಸಾಹಿತ್ಯದಲ್ಲಿ ನಮಗೆ ಆಧ್ಯಾತ್ಮಿಕ, ಲೌಕಿಕ, ಧಾರ್ಮಿಕ, ಸಾಮಾಜಿಕ, ವೈಜ್ಞಾನಿಕ, ವೈಚಾರಿಕ, ಶೈಕ್ಷಣಿಕ, ರಾಜಕೀಯ ಹಾಗೂ ಪ್ರಾಚೀನ ಇತ್ಯಾದಿ ನೂರಾರು ವಿಷಯಗಳನ್ನು ಸಾಹಿತ್ಯದಲ್ಲಿ ಕಾಣಬಹುದು. ಅವುಗಳ ಅಭಿವ್ಯಕ್ತಿಗಾಗಿ ಪುರಾತನ, ನೂತನ, ಆಂತರಿಕ ಹಾಗೂ ಅಂತರರಾಷ್ಟ್ರೀಯ ನೀತಿ ಮಾರ್ಗಗಳನ್ನು ಅನುಸರಿಸಿದ್ದಾರೆ ಎಂದು ತಿಳಿಸಿದರು.

ನವೋದಯ, ಪ್ರಾಗತಿಶೀಲ, ನವ್ಯ, ಬಂಡಾಯ ಪಂಥ–ಪಾಡುಗಳನ್ನು ರೂಪಿಸಿಕೊಂಡಿರುವ ಅವರು, ಸಕಲ ಸಾಹಿತ್ಯ ಪ್ರಕಾರಗಳನ್ನು ಯಶಸ್ವಿಯಾಗಿ ಬಳಸಿಕೊಂಡಿದ್ದಾರೆ. ಬೀಸುವ ಗಾಳಿಯಲ್ಲಿ, ಜುಳು ಜುಳು ಹರಿಯುವ ನೀರಿನಲ್ಲಿ, ದುಂಬಿಗಳ ಝೇಂಕಾರದಲ್ಲಿ ಕುವೆಂಪು ಓಂಕಾರ ನಾದವನ್ನು ಅನುಭವಿಸುತ್ತಿದ್ದರು. ಆದ್ದರಿಂದ ಅವರು ನಿಸರ್ಗದ ಕವಿಯೆಂದು ಖ್ಯಾತರಾಗಿದ್ದರು ಅದನ್ನು ಮೀರಿ ಆಧ್ಯಾತ್ಮದ ವಲಯದಲ್ಲಿ ವಿಹಾರಿಯಾಗಿದ್ದರು. ಅವರು ಬರೆದಿರುವ ಶ್ರೀರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದ ಎರಡು ಜೀವನ ಚರಿತ್ರೆಗಳು ಲೋಕ ವಿಖ್ಯಾತವಾಗಿವೆ ಎಂದು ಬಣ್ಣಿಸಿದರು.

ಬಳಿಕ ಗಾಯಕಿ ಶ್ರೀದೇವಿ ಮತ್ತು ತಂಡ ಹಾಗೂ ಪಾಣೇಶ್ ಹುಲ್ಕೆರೆಕೊಪ್ಪಲು ಅವರಿಂದ ಗಾಯನ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ, ಸುಯೋಗ್ ಆಸ್ಪತ್ರೆಯ ಅಧ್ಯಕ್ಷರು, ಹೃದ್ರೋಗ ತಜ್ಞ ಹಾಗೂ ಶ್ರೀ ರಾಮಕೃಷ್ಣ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ಮತ್ತಿತರರು ಉಪಸ್ಥಿತರಿದ್ದರು.

ರಾಮಕೃಷ್ಣ ಆಶ್ರಮದ ಸಾಂಗತ್ಯ ದೊರೆಯದೇ ಹೋಗಿದ್ದರೆ ಕುವೆಂಪು ಇಷ್ಟು ಎತ್ತರಕ್ಕೇರಲು ಸಾಧ್ಯವಾಗುತ್ತಿರಲಿಲ್ಲ

● ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ ಅಭಿಮತ ● 'ಕುವೆಂಪು ದರ್ಶಿತ ಶ್ರೀ ರಾಮಕೃಷ್ಣರು ಮತ್ತು ಶ್ರೀ ರಾಮಕೃಷ್ಣ ಆಶ್ರಮ' ಪ್ರವಚನ ● ಶ್ರೀ ರಾಮಕೃಷ್ಣ ಆಶ್ರಮದ್ದು ಸದ್ದಿಲ್ಲದ ಸೇವೆ, ಸಾರ್ಥಕತೆ



ಮೈಸೂರು, ಫೆ.23(ಎಂಕೆ)– ಶ್ರೀ ರಾಮಕೃಷ್ಣ ಆಶ್ರಮದ ಸಹವಾಸ, ಸಂಸರ್ಗ, ಸಾನ್ನಿಧ್ಯ ದೊರೆಯದೇ ಇದ್ದಿದ್ದರೆ ಕುವೆಂಪು ಅವರು ಬಹುಶಃ ಸಾಹಿತ್ಯ ಕ್ಷೇತ್ರದಲ್ಲಿ ಇಷ್ಟು ಎತ್ತರಕ್ಕೇರಲು ಸಾಧ್ಯವಾಗುತ್ತಿರಲಿಲ್ಲ ಎಂದು ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ ಹೇಳಿದರು.

ಮೈಸೂರು ಶ್ರೀ ರಾಮಕೃಷ್ಣ ಆಶ್ರಮದಲ್ಲಿ ಶ್ರೀ ರಾಮಕೃಷ್ಣ ಪರಮಹಂಸರ 188ನೇ ಜನ್ಮ ದಿನೋತ್ಸವ ಹಾಗೂ ಆಶ್ರಮದ ವಾರ್ಷಿಕೋತ್ಸವದ ಅಂಗವಾಗಿ 'ಕುವೆಂಪು ದರ್ಶಿತ ಶ್ರೀ ರಾಮಕೃಷ್ಣರು ಮತ್ತು ಶ್ರೀ ರಾಮಕೃಷ್ಣ ಆಶ್ರಮ' ಕುರಿತು ಪ್ರವಚನ ನೀಡಿದ ಅವರು, ಕುವೆಂಪು ಅವರೇ ಹೇಳುವಂತೆ ಜಗನ್ಮಾತೆಯ ಆಶ್ರಯ(ಶ್ರೀ ರಾಮಕೃಷ್ಣ ಆಶ್ರಮದ ಸಿದ್ದೇಶ್ವರಾನಂದರ ಆಶ್ರಯ) ದೊರೆಯದೇ ಇದ್ದಿದ್ದರೆ ಈ ಕಾಡಿನ ಮಗು(ಮಲೆನಾಡಿನ ಮಗು) ಯಾವ ಕಸದ ಡಬ್ಬಿಯಲಿ ಬಿದ್ದುಹೋಗುತ್ತಿತ್ತೋ ಎಂದಿದ್ದಾರೆ. ರಾಮಕೃಷ್ಣ ಆಶ್ರಮಕ್ಕೆ ಬರುವ ಮೊದಲೇ ರಾಮಕೃಷ್ಣ ಪರಮಹಂಸರು ಹಾಗೂ ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಕುವೆಂಪು ಪ್ರಭಾವಿತರಾಗಿದ್ದರು ಎಂದು ತಿಳಿಸಿದರು.

ರಾಮಕೃಷ್ಣ ಪರಮಹಂಸರನ್ನು ಒಂದೇ ಮಾತಿನಲ್ಲಿ ಹೇಳುವುದಾದರೆ ಅವರು ಸರ್ವಧರ್ಮ ಸಮನ್ವಯಾಚಾರ್ಯ. ಎಲ್ಲಾ ಧರ್ಮಗಳು ಸಮನ್ವಯ ಗೊಳ್ಳಬೇಕು ಎಂದವರು. ಎಲ್ಲವೂ ಒಂದೇ ಕಡೆಗೆ ಸಾಗಬೇಕು ಎಂಬುದನ್ನು ತಮ್ಮ ವಿಚಾರಗಳಿಂದ ಸಾಧಿಸಿದವರು. ಇಂತಹ ಮಹಾನ್ ಚೇತನದಿಂದ ಪ್ರಭಾವಿತರಾದವರಲ್ಲಿ ಕುವೆಂಪು ಪ್ರಮುಖರಾಗಿದ್ದಾರೆ ಎಂದರು.

ಸದ್ದಿಲ್ಲದೆ ಕಟ್ಟುವ ಕೆಲಸ: ಶ್ರೀ ರಾಮಕೃಷ್ಣ ಆಶ್ರಮ ಹೆಚ್ಚು ಸದ್ದು ಮಾಡದೆಯೇ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಕಟ್ಟುವ ಕೆಲಸ ಮಾಡುತ್ತಿದೆ. ಜಗತ್ತಿನಲ್ಲಿ ಬಹಳ ಗದ್ದಲವಿದೆ. ಸಣ್ಣ ಸಣ್ಣ ವಿಷಯಗಳಿಗೂ ಗದ್ದಲ ಮಾಡುತ್ತೇವೆ. ಯಾರಾದರೂ ಹುಟ್ಟಿದರೂ ಗದ್ದಲ, ಹೋದರೂ ಗದ್ದಲ. ಹುಟ್ಟುಹಬ್ಬ ಮಾಡಿಕೊಂಡರೂ ಗದ್ದಲವೇ. ಜಗತ್ತಿನಲ್ಲಿ ಪರಿವರ್ತನೆಯ ಸುಧಾರಣೆಗಳು ಗದ್ದಲವಿಲ್ಲದೆಯೇ ಆಗಬೇಕು. ಕಟ್ಟುವಾಗ ಸದ್ದು ಬರುವುದಿಲ್ಲ. ಆದರೆ ಕೆಡವುವಾಗ ಸದ್ದು ಬರುತ್ತದೆ. ಬೀಜ ಮೊಳಕೆಯೊಡೆದು ಚಿಗುರಿ ಸಸಿಯಾಗಿ ಬೆಳೆದು ಮರವಾದರೂ ಸದ್ದಾಗಲಿಲ್ಲ. ಆದರೆ ಮುರಿದು ಬಿದ್ದಾಗ ಸದ್ದಾಗುತ್ತದೆ. ಕಟ್ಟಡ ಕಟ್ಟುವಾಗ ಸದ್ದಾಗುವುದಿಲ್ಲ. ಬಿದ್ದರೆ ಸದ್ದಾಗುತ್ತದೆ. ಸದ್ದಾಗುತ್ತಿದೆ ಎಂದರೆ ಅಲ್ಲಿ ಏನೋ ಹಾಳಾಗುತ್ತಿದೆ ಎಂದರ್ಥ. ಮೌನವಾಗಿದೆ ಎಂದರೆ ಅಲ್ಲಿ ಕಟ್ಟುವ ಕೆಲಸ ನಡೆಯುತ್ತಿದೆ ಎಂದರ್ಥ ಎಂಬುದನ್ನು ರಸವತ್ತಾಗಿ ತಿಳಿಸಿದರು.

ಮನಸ್ಸು ಒಳ್ಳೆಯದನ್ನೇ ಆರಾಧಿಸುತ್ತದೆ: ನಮ್ಮ ಮನಸ್ಸು ಯಾವಾಗಲೂ ಒಳಿತಿನ, ಒಳ್ಳೆಯದರ ಕಡೆ ಇರುತ್ತದೆ. ಅಲ್ಲಿ–ಇಲ್ಲಿ ಕೆಟ್ಟದನ್ನು ಆಚರಿಸಬಹುದು, ಮಾಡಬಹುದು. ಆದರೆ ನಮ್ಮ ಆದರ್ಶ ಒಳ್ಳೆಯದಾಗಿರುತ್ತದೆ. ಸುಳ್ಳುಗಳನ್ನು ಹೇಳುವ ನಾವೇ ಸತ್ಯ ಹರಿಶ್ಚಂದ್ರನನ್ನು ಪೂಜೆ ಮಾಡುವುದಿಲ್ಲವಾ... ನಾವು ಹೇಗೆ ಬದುಕಿದರೂ ನಮ್ಮ ಗಮ್ಯ, ಆಲೋಚನೆಗಳು ಮಾತ್ರ ಸತ್ಯದ, ಒಳಿತಿನ, ಒಳ್ಳೆಯದರ ಪರವಾಗಿರುತ್ತವೆ. ಆದ್ದರಿಂದಲೇ ನಾವು ಬೋಗದಲ್ಲಿ ಬದುಕುತ್ತಿದ್ದರೂ ವೈರಾಗ್ಯವನ್ನು ಪೂಜಿಸುತ್ತೇವೆ ಎಂದರು.

ವೈಜ್ಞಾನಿಕವೆಂಬ ಗೀಳು: ಆಧುನಿಕ ಜಗತ್ತಿನಲ್ಲಿ ಮಾಡುತ್ತಿರುವ ವಿದ್ಯಾಭ್ಯಾಸ ಒಂದು ರೀತಿಯ ಬ್ರೈನ್‌ವಾಶಿಂಗ್ ಎನ್ನುವಂತಿದೆ. ಕಲಿತದ್ದನ್ನೇ ಪರಮ ಪ್ರಮಾಣ ಎನ್ನುತ್ತೇವೆ. ಅಲ್ಲದೆ ಈ ಹೊಸ ಜಗತ್ತಿಗೆ ವಿಜ್ಞಾನ, ತಂತ್ರಜ್ಞಾನ, ವೈಜ್ಞಾನಿಕವೆಂಬ ಗೀಳು ಹಿಡಿದಿದೆ. ವೈಜ್ಞಾನಿಕವಾಗಿ ನಿರೂಪಿಸುವುದನ್ನು ಸತ್ಯವೆನ್ನುತ್ತೇವೆ. ಕಬ್ಬಿನ ಬೆಲೆಗೆ ವೈಜ್ಞಾನಿಕವಾಗಿ ಬೆಲೆ ನಿಗದಿ ಮಾಡಿ ಎನ್ನುವಂತೆ. ನಮ್ಮ ಧರ್ಮವನ್ನು ವೈಜ್ಞಾನಿಕವಾಗಿಯೇ ನೋಡುತ್ತಿದ್ದೇವೆ ಆದರೆ ನಮ್ಮ ಗ್ರಹಿಕೆ ವಿಸ್ತಾರವಾಗಿರದಿದ್ದರೆ, ದೊಡ್ಡ ಮಟ್ಟದಲ್ಲಿ ಗ್ರಹಿಸುವುದಕ್ಕೆ ಸಾಧ್ಯವಾಗುದಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಭೌತಿಕವಾಗಿರುವುದನ್ನು ಅಳತೆ, ಪ್ರಮಾಣ ಮಾಡಬಹುದು. ಆದರೆ ವ್ಯಕ್ತಿತ್ವ, ತತ್ವ, ತಾತ್ವಿಕತೆಯನ್ನು ಅಳತೆ ಪ್ರಮಾಣದಲ್ಲಿ ಗ್ರಹಿಸಲು ಸಾಧ್ಯವೇ ಎಂದ ಅವರು, ಎಲ್ಲವೂ ವೈಜ್ಞಾನಿಕ ಹಾಗೂ ಪ್ರಮಾಣವೆಂದು ಮಾತನಾಡುವುದು ನಮ್ಮದು ಅಲ್ಪ ಬುದ್ಧಿಯಾಗಿದೆ ಎಂದರು.

ಮನಕೆ ಮುದ ನೀಡಿದ ಭಕ್ತಿ ಗಾನಸುಧೆ...

ಗಾಯಕಿ ನಾಗಚಂದ್ರಿಕಾ ಭಟ್ ಅವರ ಗಾನಸುಧೆ ಕೇಳುಗರ ಮನಕೆ ಮುದ ನೀಡಿತು. ಹತ್ತು–ಹಲವು ಭಕ್ತಿಗೀತೆಗಳನ್ನು ಸುಮಧುರವಾಗಿ ಹಾಡಿದ ಅವರು, ಸಭಾಂಗಣದಲ್ಲಿ ಭಕ್ತಿ ಹರಿಸಿದರು. ತಬಲ ವಾದನದಲ್ಲಿ ರಘುನಾಥ್, ರಿದುಪ್ಯಾಡ್ ಗುರುದತ್, ಕೀಬೋರ್ಡ್‌ನಲ್ಲಿ ಶರತ್ ಉತ್ತಮ ಸಹಕಾರ ನೀಡಿದರು.

ಕುಲ ಬಾಂಧವರಿಗೆ ಸ್ಪಂದಿಸದ ಆರೋಪ

ಕೆಆರ್ ಕ್ಷೇತ್ರದಲ್ಲಿ ಬೇರೆ ವಿಪ್ರ ಮುಖಂಡರಿಗೆ ಟಿಕೆಟ್ ನೀಡಿ

ಬಿಜೆಪಿ ವರಿಷ್ಠರಲ್ಲಿ ವಿಪ್ರ ಮುಖಂಡರ ಒತ್ತಾಯ



ಮೈಸೂರು,ಫೆ.23(ಪಿಎಂ)– ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ತಮ್ಮದೇ ಬ್ರಾಹ್ಮಣ ಸಮುದಾಯರಿಗೆ ಸ್ಪಂದಿಸಿಲ್ಲ. ಹಾಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರ ಬದಲಿಗೆ ಬ್ರಾಹ್ಮಣ ಸಮುದಾಯದ ಬೇರೊಬ್ಬ ಸೂಕ್ತ ಅಭ್ಯರ್ಥಿಗೆ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಬೇಕೆಂದು ಬ್ರಾಹ್ಮಣ ಸಮುದಾಯದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬಿಜೆಪಿ ವರಿಷ್ಠರಲ್ಲಿ ಒತ್ತಾಯಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಕೆಆರ್ ಕ್ಷೇತ್ರದಲ್ಲಿ ವಿಪ್ರ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಚುನಾವಣೆಯ ಫಲಿತಾಂಶದಲ್ಲಿ ನಾವೇ ನಿರ್ಣಾಯಕ. ಸ್ಪಂದಿಸುವವರಿಗೆ ಪಕ್ಷಾತೀತವಾಗಿ ಸಮುದಾಯ ಬೆಂಬಲ ನೀಡುತ್ತಿದೆ ಸುಮಾರು 75 ಸಾವಿರ ವಿಪ್ರಮತದಾರು ಕ್ಷೇತ್ರದಲ್ಲಿದ್ದೇವೆ ಕಳೆದ ಬಾರಿ ನಮ್ಮ ವಿಪ್ರರೇ ಆದ ಎಸ್.ಎ.ರಾಮದಾಸ್‌ರನ್ನು ಸಮುದಾಯ ಒಗ್ಗೂಡಿ ಗೆಲ್ಲಿಸಿತು. ಆದರೆ ಸಮುದಾಯಕ್ಕೆ ಅವರಿಂದ ಯಾವುದೇ ಸ್ಪಂದನೆ ಸಿಗಲಿಲ್ಲ ಎಂದು ದೂರಿದರು.

ಕಳೆದ ಚುನಾವಣೆಯಲ್ಲಿ ನಾನೂ ಕ್ಷೇತ್ರದಲ್ಲಿ ಸಾಕಷ್ಟು ಓಡಾಡಿ ವಿಪ್ರ ಬಾಂಧವರಲ್ಲಿ ರಾಮದಾಸ್‌ರನ್ನು ಬೆಂಬಲಿಸುವಂತೆ ಕೋರಿದ್ದೆ ಅದರಂತೆ ಸಮಾಜ ಅವರನ್ನು ಬೆಂಬಲಿಸಿತು. ಆದರೆ ಗೆದ್ದ ಬಳಿಕ ಅವರ ಮೇಲೆ ಎಷ್ಟೇ ಪ್ರೀತಿ–ವಿಶ್ವಾಸ ತೋರಿದರೂ ಪ್ರಯೋಜನವಾಗಲಿಲ್ಲ. ಇದು ಮೈಸೂರಿನ ಹೆಚ್ಚಿನ ವಿಪ್ರ ಬಂಧುಗಳ ಅನುಭವಕ್ಕೆ ಬಂದಿದೆ ಎಂದು ಆರೋಪಿಸಿದರು.

ವಿಪ್ರರು ತಮ್ಮ ವೈಯಕ್ತಿಕ, ಸಾಂಸ್ಥಿಕ ಮತ್ತು ಸಾರ್ವಜನಿಕ ಸಮಸ್ಯೆ ಪರಿಹಾರಕ್ಕಾಗಿ ಅವರನ್ನು ಭೇಟಿ ಆದಾಗಲೆಲ್ಲಾ ಸ್ಪಂದನೆ ಸಿಕ್ಕಿಲ್ಲ ಎಂಬುದು ಬಹುತೇಕರ ಅಭಿಪ್ರಾಯ. ವಿಪ್ರರಿಗೆ ಇಡಬ್ಲ್ಯೂಎಸ್ ಸರ್ಟಿಫಿಕೇಟ್ ನೀಡುವಲ್ಲಿ ಉಂಟಾದ ಗೊಂದಲ ಸರಿಪಡಿಸಲು ಇವರು ಪ್ರಯತ್ನಿಸಲಿಲ್ಲ. ಅಲ್ಲದೆ, ಇದರ ಅನುಷ್ಠಾನಕ್ಕೆ ಸರ್ಕಾರದೊಂದಿಗೆ ಸೂಕ್ತ ರೀತಿ ವ್ಯವಹರಿಸಿಲ್ಲ 2015ರಲ್ಲಿ ನಡೆದ ಜಾತಿ ಗಣತಿಯಲ್ಲಿ ಉಂಟಾದ ಲೋಪದೋಷಗಳನ್ನು ಸರಿಪಡಿಸಲು ಗಮನಕ್ಕೆ ತಂದರೂ ಸ್ಪಂದಿಸದೇ ಪರೋಕ್ಷವಾಗಿ ಸಮಾಜದ ಬಗ್ಗೆ ನಿರ್ಲಕ್ಷ್ಯ ತೋರಿಸಿದರು ಎಂದು ದೂರಿದರು. ಬಿಜೆಪಿ ವರಿಷ್ಠರು ರಾಮದಾಸ್ ಅವರಿಗೆ ರಾಜ್ಯ ಅಥವಾ ರಾಷ್ಟ್ರಮಟ್ಟದಲ್ಲಿ ಇನ್ನೂ ಉನ್ನತ ಸ್ಥಾನ ನೀಡಲಿ. ಆದರೆ ಈ ಬಾರಿ ಅವರ ಹೊರತಾಗಿ ವಿಪ್ರ ಸಮುದಾಯದ ಬೇರೆಯವರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ನಟರಾಜ ಜೋಯಿಸ್ ಮಾತನಾಡಿ, ಸಮುದಾಯದ ಅಸ್ತಿತ್ವಕ್ಕೆ ಧಕ್ಕೆ ಉಂಟಾದಾಗ ಎಲ್ಲರೂ ಒಗ್ಗೂಡುತ್ತೇವೆ. ಕೆಆರ್ ಕ್ಷೇತ್ರದ ಅಭ್ಯರ್ಥಿ ಬದಲಿಸಿ, ಬಿಜೆಪಿ ಗೆಲ್ಲಿಸಿ ಎಂಬುದು ನಮ್ಮ ಒತ್ತಾಯ. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಮದಾಸ್ ಸಾಕಷ್ಟು ಕೆಲಸ ಮಾಡಿರಬಹುದು. ಆದರೆ ನೊಂದು ಬಂದ ತಮ್ಮದೇ ಸಮುದಾಯದವರಿಗೆ ಸ್ಪಂದಿಸಿಲ್ಲ. ಕಳೆದ 5 ವರ್ಷಗಳಲ್ಲಿ ಒಂದು ಬಾರಿಯೂ ವಿಪ್ರ ಸಂಘ–ಸಂಸ್ಥೆಗಳ ಸಮಸ್ಯೆ ಏನೆಂದು ಅವರು ಕೇಳಿಲ್ಲ. ಈ ಬಾರಿಯ ಕೆಆರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸಲೇಬೇಕು. ಇದರಲ್ಲಿ ಯಾವುದೇ ರಾಜೀ ಇಲ್ಲ ಎಂದರು.

ಸಮುದಾಯದ ಹಿರಿಯ ಮುಖಂಡ ಕೆ.ರಘುರಾಂ ವಾಜಪೇಯಿ ಮಾತನಾಡಿ, ಈ ಹಿಂದೆಯೂ ರಾಮದಾಸ್ ಅವರಿಂದ ಕಹಿ ಅನುಭವ ಆಗಿದ್ದರೂ ಕಳೆದ ಬಾರಿ ಸಮುದಾಯ ಬೆಂಬಲಿಸಿತು. ನಾವು ಒಂದು ಪಕ್ಷದ ಮುಖವಾಣಿಯಾಗಿ ಇಲ್ಲಿ ಬಂದಿಲ್ಲ. ನಮಗೆ ಸಮುದಾಯದ ಹಿತರಕ್ಷಣೆ ಮುಖ್ಯ. ಸಮುದಾಯದ ಸಂಘಟನೆಗಳಲ್ಲಿ ರಾಮದಾಸ್ ಬಗ್ಗೆ ಅಸಮಾಧಾನವಿದೆ. ಒಬ್ಬ ವಿಪ್ರ ಸಮಾಜದ ವ್ಯಕ್ತಿ ತನ್ನ ತಂದೆ ಡಯಾಲಿಸಿಸ್‌ಗೆ ಸಹಾಯ ಕೇಳಲು ಹೋದರೆ ತಮ್ಮ ಕ್ಷೇತ್ರಕ್ಕೆ ಅವರು ಸೇರಿಲ್ಲವೆಂದು ವಾಪಸ್ಸು ಕಳುಹಿಸಿದ್ದಾರೆ. ಇದೇ ರೀತಿ ಅನೇಕ ಪ್ರಕರಣಗಳು ಇವೆ ಎಂದು ದೂರಿದರು. ಮೇಲುಕೋಟೆ ವಂಗೀಪುರ ಮಠದ ಶ್ರೀ ಇಳೈ ಆಳ್ವಾರ್ ಸ್ವಾಮೀಜಿ, ಬ್ರಾಹ್ಮಣ ಧರ್ಮ ಸಹಾಯ ಸಭಾದ ಅಧ್ಯಕ್ಷ ಶ್ರೀನಿವಾಸ್, ವಿಪ್ರ ಮಹಿಳಾ ಸಂಗಮದ ಅಧ್ಯಕ್ಷೆ ಡಾ.ಲಕ್ಷ್ಮೀ ಗೋಷ್ಠಿಯಲ್ಲಿದ್ದರು.

3 ಪ್ರಮುಖ ಪಕ್ಷಗಳೂ ವಿಪ್ರರಿಗೆ ಟಿಕೆಟ್ ನೀಡಲಿ...

ಕೆಆರ್ ಕ್ಷೇತ್ರದಲ್ಲಿ ವಿಪ್ರ ಮತದಾರರು ಹೆಚ್ಚಿದ್ದೇವೆ. ಎಲ್ಲಾ ಪಕ್ಷಗಳು ಕೆಆರ್ ಕ್ಷೇತ್ರದಲ್ಲಿ ವಿಪ್ರ ಅಭ್ಯರ್ಥಿಗಳಿಗೇ ಟಿಕೆಟ್ ನೀಡಲಿ. ಇದಾದಲ್ಲಿ ಆ ನಂತರ ಸಮುದಾಯ ಚರ್ಚಿಸಿ, ಯಾರನ್ನು ಬೆಂಬಲಿಸಬೇಕೆಂದು ನಿರ್ಧರಿಸಲಿದೆ. ಮೂರು ಪ್ರಮುಖ ಪಕ್ಷಗಳೂ ಬ್ರಾಹ್ಮಣರಿಗೆ ಟಿಕೆಟ್ ಕೊಟ್ಟರೆ ಸಮಾಜ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಪ್ರಶ್ನೆಯೊಂದಕ್ಕೆ ನಟರಾಜ ಜೋಯಿಸ್ ಪ್ರತಿಕ್ರಿಯಿಸಿದರು.

ಸಚಿವ ಅಶ್ವಥ್ ನಾರಾಯಣ ವಜಾಗೆ ಆಗ್ರಹಿಸಿ ಫೆ.25ರಂದು ಕಾಂಗ್ರೆಸ್ ಪ್ರತಿಭಟನೆ



ಮೈಸೂರು, ಫೆ.23– ವಿಪಕ್ಷ ನಾಯಕ ಸಿದ್ದರಾಮಯ್ಯರವರನ್ನು, ಯಾರಾದರು ಮುಟ್ಟಿದರೆ ದೇಶದಲ್ಲಿ ರಕ್ತಕ್ರಾಂತಿಯಾಗುತ್ತದೆ ಎಂದು ಎಚ್ಚರಿಸಲು ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿರುವ ಸಚಿವ ಅಶ್ವಥ್‌ನಾರಾಯಣ ವಿರುದ್ಧ ಶನಿವಾರ ಮೈಸೂರಿನಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ 5 ಸಾವಿರ ಜನ ಭಾಗವಹಿಸಲಿದ್ದಾರೆ ಎಂದು ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಮರೀಗೌಡ ತಿಳಿಸಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರು ಬೂತ್‌ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಈ ದೇಶಕಂಡ ಪ್ರಾಮಾಣಿಕ ರಾಜಕಾರಣಿ. ಯಾವುದೇ ಹಗರಣಗಳಿಲ್ಲದೆ, ಯಾವುದೇ ಭ್ರಷ್ಟಾಚಾರವಿಲ್ಲದೆ 5 ವರ್ಷ ಮುಖ್ಯಮಂತ್ರಿಯಾಗಿ ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿ ಬುದ್ಧ, ಬಸವಣ್ಣ ಅಂಬೇಡ್ಕರ್‌ರವರ ತತ್ವಸಿದ್ಧಾಂತಗಳಿಗೆ ಬದ್ಧರಾಗಿ ಸಂವಿಧಾನದ ಆಶಯಗಳನ್ನು ಈಡೇರಿಸುತ್ತಾ ಹಸಿವು ಮುಕ್ತ ಕರ್ನಾಟಕ ಮಾಡಿ ರೈತರ, ಬಡವರ, ದೀನರ, ದಲಿತರ ಹಿಂದುಳಿದವರ ತಳಸಮುದಾಯಗಳ ಪರವಾಗಿ ಕೆಲಸ ಮಾಡಿದ ಮಹಾನಾಯಕನ ಜನಪ್ರಿಯತೆಯನ್ನು ಸಹಿಸದೆ ಬಿಜೆಪಿಯವರು ಟಿಪ್ಪು ಸುಲ್ತಾನನ್ನು ಮುಗಿಸಿದ ಹಾಗೆ ಸಿದ್ದರಾಮಯ್ಯರವರನ್ನು ಮುಗಿಸಿಬಿಡಿ ಎಂದು ಕರೆ ನೀಡಿರುವ ಅಶ್ವಥ್‌ನಾರಾಯಣರನ್ನು ಸಂಪುಟದಿಂದ ವಜಾಮಾಡಿ ಬಂಧಿಸುವವರೆಗೂ ಹೋರಾಟ ಮಾಡಲು ಹಮ್ಮಿಕೊಂಡಿರುವ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಅಭಿಮಾನಿಗಳು ಪಕ್ಷಾತೀತವಾಗಿ ಬಂದು, ಯಶಸ್ಸಗೊಳಿಸಬೇಕು ಎಂದು ಮನವಿ ಮಾಡಿದರು.

ಸಿದ್ದರಾಮಯ್ಯರವರು ನಮ್ಮ ನಾಯಕರು. 1983ರಿಂದ ಅವರ ಜೊತೆಯಲ್ಲಿ ನಾವೆಲ್ಲರೂ ಇದ್ದೇವೆ. ಅವರ ನಾಯಕತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಸಿದ್ದರಾಮಯ್ಯರವರು ಯಾರಿಗೆ ಟಿಕೆಟ್ ಕೊಡುತ್ತಾರೋ ಅವರನ್ನು ಸಾಮೂಹಿಕ ನಾಯಕತ್ವದಲ್ಲಿ ಗೆಲ್ಲಿಸೋಣ. ನಮ್ಮಲ್ಲಿ ಏನಾದರೂ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಅವನ್ನೆಲ್ಲಾ ಮರೆತು ಎದುರಾಳಿ ಎಷ್ಟೇ ಪ್ರಬಲನಾಗಿದ್ದರೂ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಸೋಲಿಸೋಣ ಎಂದು ಮನವಿ ಮಾಡಿದರು.

ಮೈಮುಲ್ ಮಾಜಿ ಅಧ್ಯಕ್ಷ ಮಾವಿನಹಳ್ಳಿ ಸಿದ್ದೇಗೌಡ ಮಾತನಾಡಿ, ನಾವೆಲ್ಲಾ ಸಿದ್ದರಾಮಯ್ಯರವರ ನಾಯಕತ್ವದಲ್ಲಿ ನಂಬಿಕೆ ಇಟ್ಟದ್ದೇವೆ. ಅವರು, ಮಾತುಕೊಟ್ಟರೆ ತಪ್ಪುವವರಲ್ಲ ಆದ್ದರಿಂದ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಜೆ.ಡಿ.ಎಸ್. ಅಭ್ಯರ್ಥಿಯನ್ನು ಸೋಲಿಸೋಣ ಎಂದರು.

ಸದಸ್ಯರಾದ ಅರುಣ್‌ಕುಮಾರ್, ಬೀರಿಹುಂಡಿ ಬಸವಣ್ಣ, ಮಾದೇಗೌಡ, ಮಾಜಿ ಮೇಯರ್‌ಗಳಾದ ಟಿ.ಬಿ. ಚಿಕ್ಕಣ್ಣ, ಮೋದಾಮಣಿ, ಪುಷ್ಪಲತಾ ಚಿಕ್ಕಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಹೊಸಹುಂಡಿ ರಘು, ಬಂಡಿಪಾಳ್ಯ ಬಸವರಾಜು, ತಾ.ಪಂ. ಮಾಜಿ ಸದಸ್ಯರಾದ ಕೆಂಚಪ್ಪ ಮಾರ್ಬಳ್ಳಿ ಕುಮಾರ್, ಸಿ.ಎಂ. ಸಿದ್ಧರಾಮೇಗೌಡ, ಸೋಮಣ್ಣ ಉದ್ಬೂರು ಗ್ರಾಪಂ. ಅಧ್ಯಕ್ಷ ಕೃಷ್ಣ ಮುಖಂಡರಾದ ಕೃಷ್ಣಕುಮಾರ್ ಸಾಗರ್, ಜೆ.ಜೆ. ಆನಂದ್, ಮೆಲ್ಲಹಳ್ಳಿ ಮಹಾದೇವಸ್ವಾಮಿ, ಕೆಂಪನಾಯ್ಕ ಕೋಟೆಹುಂಡಿ ಮಹಾದೇವ, ಚೆನ್ನವೀರಪ್ಪ, ನಾಡನಹಳ್ಳಿ ರವಿ, ಉಮಾ ಶಂಕರ್, ಸಿದ್ಧರಾಜು, ಉತ್ತನಹಳ್ಳಿ ಶಿವಣ್ಣ ಶಿವಕುಮಾರ್, ಇಲವಾಲ ಸುರೇಶ್, ಸ್ವಾಮಿ, ನಾಗರತ್ನ ಮಾಕಿ ಮಹಾದೇವ. ಕೇರ್ಗಳ್ಳಿ. ಬಸವೇಗೌಡ, ರವಿ, ಮಹಾದೇವ, ಚಿಕ್ಕಣ್ಣ, ಚಂದು ಹಾಜರಿದ್ದರು.

ಸಿ.ಟಿ ರವಿ ಸೇರಿ ಇಡೀ ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಬೇಕು: ಕುರುಬರ ಸಂಘ ತಿರುಗೇಟು



ಮೈಸೂರು, ಫೆ23– ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಅವರನ್ನು ಎದುರಿಸಲಾಗದೇ ಆಹಾರ ಮೂಲ ಕೆದಕಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದ ಬಿಜೆಪಿ ನಾಯಕರು ಈಗ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ತಿರುಗೇಟು ನೀಡಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘದ ರಾಜ್ಯಾಧ್ಯಕ್ಷ ಬಿ.ಸುಬ್ರಹ್ಮಣ್ಯ, ಬಿಜೆಪಿಯವರು ಮಾಂಸಾಹಾರ ಮಾಂಸಾಹಾರ ಸೇವಿಸಿ ದೇಗುಲ ಪ್ರವೇಶಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಅವರು ಸಸ್ಯಾಹಾರ ಸೇವಿಸಿ ದೇವಸ್ಥಾನ ಪ್ರವೇಶಿಸಿದಾಗಲೂ ಸೇವಿಸಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೇ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಒಂದು ವರ್ಗದ ಜನರನ್ನು ಎತ್ತಿಕಟ್ಟಿದ್ದರು. ರಾಜಕೀಯವಾಗಿ ಎದುರಿಸಲು ಆಗದೇ ಒಂದು ವರ್ಗದ ಜನರನ್ನು ಎತ್ತಿಕಟ್ಟಿ ಭಾವನಾತ್ಮಕ ರಾಜಕಾರಣ ಮಾಡುವ ಬಿಜೆಪಿ ಈಗ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಕುಟುಕಿದ್ದಾರೆ.

ಆಹಾರ ನಮ್ಮ ಮೂಲಭೂತ ಹಕ್ಕು. ನಾವು ದೇವಸ್ಥಾನಗಳಿಗೆ ಹೋದಾಗ ಶ್ರದ್ಧೆ ಭಕ್ತಿ ಮುಖ್ಯವಾಗುತ್ತದೆ ಹೊರತು, ಯಾವ ಆಹಾರ ಸೇವಿಸಿದ್ದೇವೆ ಅನ್ನೋದು ಮುಖ್ಯವಾಗುವುದಿಲ್ಲ. ಆದ್ದರಿಂದ ಸಿ.ಟಿ ರವಿ ಅವರಾಗಲಿ, ಬಿಜೆಪಿ ನಾಯಕರಾಗಲಿ ಸಿದ್ದರಾಮಯ್ಯ ಅವರನ್ನು ವೈಯಕ್ತಿಕವಾಗಿ ಟೀಕಿಸುವುದು, ಜನರನ್ನು ಭಾವನಾತ್ಮಕವಾಗಿ ಎತ್ತಿಕಟ್ಟುವ ಮುನ್ನ ತಾವೆಷ್ಟು ಸರಿ ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅವರು ಹೇಳಿದರು.

ಮಂಚೇಗೌಡನಕೊಪ್ಪಲು ಶ್ರೀ ಹಿರಿಯಮ್ಮ ಶ್ರೀ ಕುಂಬಳದೇವಿ ಜಾತ್ರಾಮಹೋತ್ಸವ

ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡ ನೂರಾರು ಜನ



ಮೈಸೂರು, ಫೆ.23(ಎಂಕೆ)– ಮೈಸೂರಿನ ಮಂಚೇಗೌಡನಕೊಪ್ಪಲು ಗ್ರಾಮ ದೇವತೆಯರಾದ ಶ್ರೀ ಹಿರಿಯಮ್ಮ, ಶ್ರೀ ಕುಂಬಳದೇವಿ ಅಮ್ಮನವರ 12ನೇ ವರ್ಷದ ಜಾತ್ರಾಮಹೋತ್ಸವಕ್ಕೆ ಗುರುವಾರ ಅದ್ಧೂರಿ ಚಾಲನೆ ದೊರೆಯಿತು.


ಹೆಬ್ಬಾಳ 2ನೇ ಹಂತದ ಮಂಚೇಗೌಡನ ಕೊಪ್ಪಲಿನ ಚೌಟ್ರಿ ವೃತ್ತದ ಸಮೀಪದಲ್ಲಿರುವ ಶ್ರೀ ಹರಿಲಮ್ಮ ದೇವಸ್ಥಾನದ ಬಳಿ ಕೊಳದಲ್ಲಿ ಗ್ರಾಮ ದೇವತೆಯರಾದ ಶ್ರೀ ಹಿರಿಯಮ್ಮ ಶ್ರೀ ಕುಂಬಳದೇವಿ ಅಮ್ಮನವರ ಉತ್ಸವ ಮೂರ್ತಿಗಳಿಗೆ ಮಡಿ ಸ್ನಾನ ಮಾಡಿಸಿ, ಹೂ–ಹಣ್ಣು ಮತ್ತು ಹರಿಸಿನ–ಕುಂಕುಮದಿಂದ ಸಿಂಗರಿಸಿ, ಪೂಜಾ ಕೈಂಕರ್ಯದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಎರಡು ದಿನಗಳ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

5 ವರ್ಷಕ್ಕೊಮ್ಮೆ ನಡೆಯುವ ಶ್ರೀ ಹಿರಿಯಮ್ಮ, ಶ್ರೀ ಕುಂಬಳದೇವಿ ಅಮ್ಮನವರ ಜಾತ್ರಾ ಮಹೋತ್ಸವದ ಮೆರವಣಿಗೆಯಲ್ಲಿ ಸಾಗಿದ ಮಂಟೇಸ್ವಾಮಿ ಬಸಪ್ಪನವರು ಹಾಗೂ ಬೇವಿನಹಳ್ಳಿ ಬಸಪ್ಪನವರನ್ನು ನೂರಾರು ಭಕ್ತರು ಕಂಡು ಪುಳಕಿತರಾದಲ್ಲದೆ ಗ್ರಾಮ ದೇವತೆಯರಿಗೆ ಭಕ್ತಿ–ಭಾವದ ಪೂಜೆ ಸಲ್ಲಿಸಿ, ಇಷ್ಟಾರ್ಥಗಳ ಸಿದ್ಧಿಸುವಂತೆ ಪ್ರಾರ್ಥಿಸಿದರು. ಮಹೋತ್ಸವದಲ್ಲಿ ಪೈ.ನಾರಾಯಣ ಗುಡ್ಡಪ್ಪ, ಮಂಚೇಗೌಡನಕೊಪ್ಪಲು ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು ಭಾಗವಹಿಸಿದ್ದರು.

10 ಸಾವಿರ ಮಂದಿಗೆ ಅನ್ನಸಂತರ್ಪಣೆ: ನಾಳೆ(ಫೆ.24) ಬೆಳಗಿನ ಜಾವ 4 ಗಂಟೆಯಿಂದಲೇ ಗ್ರಾಮ ದೇವತೆಯರಿಗೆ ಪೂಜಾ ಕೈಂಕರ್ಯಗಳು ನೆರವೇರಲಿದ್ದು, ಭಕ್ತರು ಹರಕೆಗಳನ್ನು ಸಲ್ಲಿಸಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕುಂಬಳದೇವಮ್ಮ ದೇವಸ್ಥಾನದ ಹತ್ತಿರದಲ್ಲಿರುವ ಭೂಪೇಗೌಡರ ಛತ್ರದಲ್ಲಿ ಸುಮಾರು 10 ಸಾವಿರ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಕುಂಬಾರಕೊಪ್ಪಲು, ಹೂಟಗಳ್ಳಿ, ಕೂರ್ಗಳ್ಳಿ, ಮೇಟಗಳ್ಳಿ, ಹೆಬ್ಬಾಳ, ಹಿನಕಲ್, ಒಂಟಿಕೊಪ್ಪಲು ಸೇರಿದಂತೆ ಮಂಚೇಗೌಡನಕೊಪ್ಪಲಿನ ಅಕ್ಕ–ಪಕ್ಕದ ಗ್ರಾಮಸ್ಥರು ಜಾತ್ರಾಮಹೋತ್ಸವದಲ್ಲಿ ಭಾಗವಹಿಸಿದ್ದಾರೆ.

ಗೃಹಿಣಿ ಶಕ್ತಿ ಯೋಜನೆಯಡಿ ಮಾಸಿಕ ನೆರವು ಸಾವಿರಕ್ಕೆ ಹೆಚ್ಚಳ

● ಶಾಲಾ–ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2000 ಬಸ್ ಸೌಕರ್ಯ ● ಆಶಾ, ಅಂಗನವಾಡಿ ಕಾರ್ಯಕರ್ತರಿಗೆ ಗೌರವ ಧನ ಸಾವಿರ ರೂ. ಹೆಚ್ಚಳ ● ಕಟ್ಟಡ ಕಾರ್ಮಿಕರ ಮಕ್ಕಳಿಗೆ ನಾಲ್ಕು ಸಾವಿರ ಶಿಶುವಿಹಾರ ಪ್ರಾರಂಭ ● ಬಜೆಟ್ ಮೇಲಿನ ಚರ್ಚೆ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ



ಬೆಂಗಳೂರು, ಫೆ.23(ಕೆಎಂಶಿ)– ಗೃಹಿಣಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ ನೆರವು 500 ರೂ.ಗಳನ್ನು 1000 ರೂ.ಗಳಿಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುತ್ತಾ ಅವರು ಈ ಘೋಷಣೆ ಮಾಡಿದರು.

ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ಒಂದು ಸಾವಿರ ಬಸ್ಸುಗಳನ್ನು 2000ಕ್ಕೆ ಹೆಚ್ಚಳ ಮಾಡುವುದಾಗಿಯೂ ಘೋಷಿಸಿದರು. ಕಟ್ಟಡ ಕಾರ್ಮಿಕರ ಮಕ್ಕಳಿಗೆ ನಾಲ್ಕು ಸಾವಿರ ಶಿಶುವಿಹಾರಗಳನ್ನು ಪ್ರಾರಂಭಿಸಲು ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದೆ. ನಿರುದ್ಯೋಗಿಗಳಿಗೆ ಬದುಕುವ ದಾರಿ ಕಲ್ಪಿಸಲಾಗಿದ್ದು, ಆಶಾ ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಹಾಯಕರ ಗೌರವಧನವನ್ನು ಒಂದು ಸಾವಿರ ರೂ. ಗಳಿಗೆ ಹೆಚ್ಚಿಸಲಾಗಿದೆ. ಇ–ಕಾಮರ್ಸ್‌ನಲ್ಲಿ ತೊಡಗಿರುವವರ ವಾಹನಗಳಿಗೆ 2 ಲಕ್ಷ ರೂ. ಜೀವ ವಿಮೆ ಹಾಗೂ ಅಪಘಾತ ವಿಮೆಯನ್ನು ಮೊದಲ ಬಾರಿಗೆ ಘೋಷಿಸಲಾಗಿದೆ. ಈ ಬಾರಿಯ ಆಯವ್ಯಯದಲ್ಲಿ ಘೋಷಿಸಲಾಗಿರುವ ಎಲ್ಲಾ ಯೋಜನೆಗಳು ನಮ್ಮ ಸರ್ಕಾರದ ಸೂಕ್ಷ್ಮತೆಯನ್ನು ಬಿಂಬಿಸುತ್ತದೆ ಎಂದರು.

ರಾಯಚೂರಿನಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆ ಸ್ಥಾಪನೆಗೆ ಬೇಡಿಕೆ ಇದೆ. ಈ ಬಗ್ಗೆ ಕೇಂದ್ರ ಸರ್ಕಾರ ಪುನರ್ ರಚನೆ ಮಾಡುತ್ತಿದೆ. ರಾಜ್ಯ ಸರ್ಕಾರವು ಭೂಮಿ, ಮೂಲಸೌಕರ್ಯದ ವೆಚ್ಚವನ್ನು ಭರಿಸುವುದಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದರು. ಅವಶ್ಯಕತೆ ಹಾಗೂ ಸಂದರ್ಭಕ್ಕೆ ತಕ್ಕಂತೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಕಳೆದ ಬಾರಿ ಬಜೆಟ್ ನಂತರದಲ್ಲಿಯೂ ಘೋಷಣೆಗಳನ್ನು ಮಾಡಿರುವುದು ಇದಕ್ಕೆ ಸಾಕ್ಷಿ ಎಂದರು.

ಉತ್ತಮ ಬಜೆಟ್ ಮಂಡಿಸಿದ್ದೇನೆ: ಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ, ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯವನ್ನು ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಮರ್ಥಿಸಿಕೊಂಡರು.

ಆಯವ್ಯಯ ಎಂದರೆ ರಾಜ್ಯದ ಹಣಕಾಸಿನ ಸ್ಥಿತಿ, ಜನರ ಆಶೋತ್ತರಗಳನ್ನು ಈಡೇರಿಸುವ ಯೋಜನೆಗಳು, ಹಣಕಾಸಿನ ನಿರ್ವಹಣೆಯ ದಿಕ್ಸೂಚಿಯನ್ನು ತೋರಿಸುವ ಅಂದಾಜು. ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದರೆ, ರಾಜ್ಯದ ಆದಾಯ ಹೆಚ್ಚುತ್ತದೆ ಎಂದರು. 2022–23ರಲ್ಲಿ 14,699 ಕೋಟಿ ರೂ. ವಿತ್ತೀಯ ಕೊರತೆ ಆಗಬಹುದೆಂದು ಅಂದಾಜಿಸಲಾಗಿತ್ತು. ಆದರೆ ಜನವರಿವರೆಗೆ 5,996 ಕೋಟಿ ರೂ.ಗೆ ಕಡಿಮೆಗೊಳಿಸಲಾಗಿದೆ. 2023–24ರ ಆರ್ಥಿಕ ವರ್ಷದಲ್ಲಿ ಆದಾಯ ಹೆಚ್ಚಳವನ್ನು ಸಾಧಿಸುವ ಸಾಧ್ಯತೆ ಇದೆ. ಕರ್ನಾಟಕ ಆರ್ಥಿಕ ನಿರ್ವಹಣೆಯಲ್ಲಿ ಕ್ರಮಬದ್ಧತೆಯನ್ನು ಸಾಧಿಸಿದೆ. ಕೋವಿಡ್ ನಂತರದ ವರ್ಷದಲ್ಲಿ ರಾಜ್ಯದ ಆರ್ಥಿಕತೆ ಆದಾಯ ಹೆಚ್ಚಳವಾಗುತ್ತಿರುವುದು, ರಾಜ್ಯದ ಅಂತರ್ಗತವಾದ ಆರ್ಥಿಕ ಶಕ್ತಿ, ಜನರ ಪರಿಶ್ರಮದಿಂದ ಸಾಧ್ಯವಾಗಿರುವ ಕಾರಣ, ರಾಜ್ಯದ ಜನರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.

ಒಟ್ಟು ಜಿಎಸ್‌ಡಿಪಿಯ ಶೇ.25ರೊಳಗೆ ರಾಜ್ಯದ ಒಟ್ಟು ಸಾಲವಿರಬೇಕೆಂಬ ನಿಯಮವಿದ್ದು, ಈ ನಿಯಮವನ್ನು ಪಾಲಿಸಲಾಗಿರುವುದರಿಂದ ಈ ಬಾರಿಯ ಬಜೆಟ್ ಸರ್ಪ್ಲಸ್ ಬಜೆಟ್ ಆಗಿದೆ. ಕೋವಿಡ್ ಮುನ್ನ ಹಾಗೂ ನಂತರದ ಆರ್ಥಿಕತೆಯನ್ನು ಹೋಲಿಸುವುದು ಸೂಕ್ತವಲ್ಲ. ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಹಿಂಜರಿಕೆಯಾಯಿತು. ನನ್ನ ಅವಧಿಯಲ್ಲಿ ಹೆಚ್ಚಿನ ಸಾಲ ಪಡೆಯುವ ಅವಕಾಶವಿದ್ದರೂ, ಸಾಲದ ಮೊತ್ತವನ್ನು ಕೇವಲ 67 ಸಾವಿರ ಕೋಟಿ ರೂ. ಸೀಮಿತಗೊಳಿಸಿದ್ದೇನೆ. ಈ ಸಾಲವನ್ನು ಕೇವಲ ಬಂಡವಾಳ ವೆಚ್ಚಗಳಿಗೆ ಬಳಕೆಯಾಗಿದೆ ಎಂದರು.

ರಾಜ್ಯ ಸರ್ಕಾರ 65 ವರ್ಷಗಳ ಅವಧಿಯಲ್ಲಿ ಒಟ್ಟು 1,30,000 ಕೋಟಿ ರೂ.ಸಾಲ ಪಡೆದಿರಬಹುದು. ಆದರೆ ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರ ಕಾಲದಲ್ಲಿ ಕೇವಲ 5 ವರ್ಷದ ಅವಧಿಯಲ್ಲಿ 1,30,000 ಕೋಟಿ ರೂ. ಸಾಲ ತೆಗೆದುಕೊಂಡರು. ಅವರ ಅವಧಿಯಲ್ಲಿ ಸಾಲ ಪಡೆಯಬಹುದಾದ ಗರಿಷ್ಟ ಮಿತಿಯಲ್ಲಿ ಶೇ. 82.3ರಷ್ಟು ತೆಗೆದುಕೊಂಡರೆ, ನಮ್ಮ ಸರ್ಕಾರ ಕೇವಲ ಶೇ.71ರಷ್ಟು ಅವಕಾಶವನ್ನು ಬಳಸಿಕೊಂಡಿದೆ. 2020–21ರಲ್ಲಿ ಕೇಂದ್ರ ಸರ್ಕಾರದಿಂದ ಶೇ.5ವರೆಗೆ ಸಾಲ ಪಡೆಯಲು ಅವಕಾಶ ಕಲ್ಪಿಸಿದ್ದರೂ, ನಮ್ಮ ಸರ್ಕಾರ ಕೇವಲ ಶೇ.3ರಷ್ಟನ್ನು ದಾಟಿಲ್ಲ. ಆದ್ದರಿಂದ ನಮ್ಮ ಅವಧಿಯಲ್ಲಿ ಬಹಳ ಸಾಲ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಸಾಲವನ್ನು ತೀರಿಸುವ ಕ್ಷಮತೆ ನಮ್ಮ ಸರ್ಕಾರಕ್ಕಿದೆ ಎಂದರು.

ಈ ಬಾರಿ 3,09,182 ಕೋಟಿ ರೂ.ಗಳ ಬಜೆಟ್ ಮಂಡಿಸಲಾಗಿದೆ. ಕಳೆದ ಆಯವ್ಯಯಕ್ಕೆ ಹೋಲಿಸಿದರೆ ಶೇ.16ರಷ್ಟು ಬಜೆಟ್ ಗಾತ್ರ ಹೆಚ್ಚಾಗಿದ್ದು, ರಾಜ್ಯ ಆರ್ಥಿಕ ಪ್ರಗತಿಯ ವೇಗ ಉನ್ನತ ಮಟ್ಟದಲ್ಲಾಗುತ್ತಿರುವುದನ್ನು ನಿರೂಪಿಸುತ್ತದೆ. ಕೇಂದ್ರದ ತೆರಿಗೆಯಲ್ಲಿ ರಾಜ್ಯದ ತೆರಿಗೆ ಪಾಲು 37252 ಕೋಟಿ ರೂ.ಗೆ ಹೆಚ್ಚಿಸುವ ಗುರಿಯನ್ನು ಹೊಂದಲಾಗಿದೆ. ಕೇಂದ್ರ ಸರ್ಕಾರದಿಂದ ಡಿಬಿಟಿ ಸೇರಿದಂತೆ ರಾಜ್ಯಕ್ಕೆ ಅನುದಾನ ಹೆಚ್ಚಾಗಿದೆ. 2023–24ರಲ್ಲಿ ಕರ್ನಾಟಕ ರಾಜ್ಯ 402 ಕೋಟಿ ರೂ. ಆದಾಯ ಹೆಚ್ಚಳವನ್ನು ಸಾಧಿಸಿರುವುದು, ರಾಜ್ಯದ ಆರ್ಥಿಕ ನಿರ್ವಹಣೆಯ ಪ್ರತಿಬಿಂಬವಾಗಿದೆ. ರಾಜಸ್ಥಾನ ಹಾಗೂ ಕೇರಳ ರಾಜ್ಯಗಳು ಆದಾಯ ಕೊರತೆಯನ್ನು ತೋರಿಸುತ್ತಿದೆ.

–ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಒಂದನೇ ಪುಟದಿಂದ

ಬಿಜೆಪಿ ಶಾಸಕರ ಸಂಕಲ್ಪ ತೊಡಿ

ಇರುವವರ ನಿಂದಿಸಬೇಡಿ: ಕೃಷ್ಣರಾಜ ಕ್ಷೇತ್ರದಲ್ಲಿ ಎಸ್.ಎ.ರಾಮದಾಸ್, ಚಾಮರಾಜ ಕ್ಷೇತ್ರದಲ್ಲಿ ಎಲ್.ನಾಗೇಂದ್ರ ಶಾಸಕರಾಗಿದ್ದಾರೆ. ಹೀಗೆ ಹಾಲಿ ಶಾಸಕರು ಮಾತ್ರವಲ್ಲದೆ ಟಿಕೆಟ್ ಕೇಳಲು ಬೇರೆಯವರಿಗೂ ಅವಕಾಶವಿದೆ. ಅದಕ್ಕಾಗಿ ಅವರು ಓಡಾಡಲೂಬಹುದು. ಅಂತಹವರು ತಮ್ಮ ಬಗ್ಗೆ ಒಳ್ಳೆಯದನ್ನು ಹೇಳಿ. ಅದನ್ನು ಬಿಟ್ಟು ಹಾಲಿ ಶಾಸಕರಾಗಿರುವವರ ಬಗ್ಗೆ ಕೆಟ್ಟದ್ದನ್ನು ಹೇಳಬೇಡಿ. ಇರುವವರನ್ನು ಕಳ್ಳ-ಸುಳ್ಳ ಎಂದೆಲ್ಲಾ ಹೇಳಲು ಹೋಗಬೇಡಿ. ಮೋದಿ ಅವರು ವಡೋದರದಲ್ಲಿ 4.5 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದರೂ. ಅದು ಸುರಕ್ಷಿತ ಕ್ಷೇತ್ರವಾಗಿದ್ದರೂ ಮುಂದಿನ ಚುನಾವಣೆಗೆ ವಾರಣಾಸಿಗೆ ಹೋದರು. ಅವರೆಂದೂ ಪ್ರತಿಸ್ಪರ್ಧಿಗಳ ಬಗ್ಗೆ ಹಿಂದಿರುಗಿ ನೋಡಿದವರಲ್ಲ. ಆದರೆ ನಮ್ಮ ಕರ್ನಾಟಕದಲ್ಲಿ ಹಿಂದಿರುಗಿ ನೋಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿ, ಬಹುಮತದ ಹೊಸ್ತಿಲಲ್ಲಿ ನಿಂತಿದ್ದ ಉದಾಹರಣೆ ಇದೆ. ಹಾಗಾಗಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಒಗ್ಗಟ್ಟಿನಿಂದ ಗೆಲುವಿಗೆ ಶ್ರಮಿಸಬೇಕೆಂದು ಕಿವಿಮಾತು ಹೇಳಿದರು.

ಕಾರ್ಯಕರ್ತರೇ ನಿರ್ಣಾಯಕ: ಬಿಜೆಪಿ ಮತ್ತೆ ಸರಿಯಾದ ಲಯ, ಶೃತಿ ಹಿಡಿದು ಯಶಸ್ಸಿನತ್ತ ದೃಢವಾದ ಹೆಜ್ಜೆ ಹಾಕುತ್ತಿದೆ. ಟಿಕೆಟ್ ಕೇಳಲು ಯಾರು ಎಲ್ಲಾದರೂ ಹೋಗಲಿ. ಯಾರಿಗೇ ಟಿಕೆಟ್ ಸಿಗಲಿ. ಒಟ್ಟಾರೆ ನಮ್ಮ ಪಕ್ಷದವರೇ ಶಾಸಕರಾಗಿ ಆಯ್ಕೆಯಾಗಬೇಕು. ಇದರಲ್ಲಿ ಸಂಸದರು, ಶಾಸಕರು, ಜಿಲ್ಲಾ ಪದಾಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರ ಪಾತ್ರವೂ ಇದೆ. ಆದರೂ ಕಾರ್ಯಕರ್ತರೇ ನಿರ್ಣಾಯಕ ಎನ್ನುವುದನ್ನು ಮರೆಯಬಾರದು. ರಾಜ್ಯದಲ್ಲಿ ಪ್ರಮುಖರಿಲ್ಲದ ಸಂದರ್ಭದಲ್ಲೂ ಮೈಸೂರಿನಲ್ಲಿ ಬಿಜೆಪಿ ಗೆದ್ದಿದೆ. ಪಕ್ಷದ ಚಿಹ್ನೆ ನೋಡಿಕೊಂಡು ಶ್ರಮಿಸಿರುವ ಉದಾಹರಣೆ ಇದೆ. 2018ರ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದ ಅಭ್ಯರ್ಥಿ ಕಣದಿಂದ ನಿವೃತ್ತಿ ಘೋಷಿಸಿದ ಸಂದಿಗ್ಧ ಪರಿಸ್ಥಿತಿಯಲ್ಲೂ ಅಲ್ಲಿನ ಕೆಲ ಕಾರ್ಯಕರ್ತರು ವಿಚಲಿತರಾಗದೆ ಕೆಲಸ ಮಾಡಿದ್ದರು. ಬಿಜೆಪಿ ಗೆಲ್ಲುವುದು ಕಾರ್ಯಕರ್ತರಿಂದ ಪ್ರಮುಖರ ಕಾರಣದಿಂದಲ್ಲ ಎಂದರು.

ಪಕ್ಷ ಸೇರ್ಪಡೆ ಚಳವಳಿ: ಧರ್ಮೇಂದ್ರ ಪ್ರಧಾನ್ ಮತ್ತು ಅಣ್ಣಾಮಲೈ ಚುನಾವಣೆ ಉಸ್ತುವಾರಿಗಳಾಗಿದ್ದಾರೆ. ವಿಜಯ ಸಂಕಲ್ಪ ಯಾತ್ರೆ ಮತ್ತು ಬೂತ್ ವಿಜಯ ಅಭಿಯಾನ ಯಶಸ್ವಿಯಾಗಿ ನಡೆದಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಗೃಹಮಂತ್ರಿಗಳೂ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಪ್ರಧಾನಿ ಮೋದಿ ಅವರು ಚುನಾವಣೆ ವೇಳೆ ಪದೇ ಪದೆ ರಾಜ್ಯಕ್ಕೆ ಬರುತ್ತಾರೆಂದು ಪ್ರತಿಪಕ್ಷದವರು ಟೀಕಿಸುತ್ತಾರೆ. ಹೌದು ಮೋದಿ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಅವರು ಚುನಾವಣೆ ಸಂದರ್ಭ ಹಾಗೂ ಬೇರೆ ಸಮಯದಲ್ಲೂ ಬರುತ್ತಾರೆ. ದೇಶದ ಅಭಿವೃದ್ಧಿ ಆಶಯದಿಂದ ಅವರು ಪ್ರವಾಸ ಮಾಡುತ್ತಾರೆ. ಕೆಲವರು ಬೇರೆ ಕಾರಣಕ್ಕೆ ವಿದೇಶಕ್ಕೆ ಹೋಗುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್‌ಗಿಂತ ಹಿಂದೆ ಉಳಿಯುವ ಪರಿಸ್ಥಿತಿ ಬಿಜೆಪಿಗಿಲ್ಲ. ನಿಮ್ಮ ಮನೆ ಮೇಲಿರುವ ಪಕ್ಷದ ಬಾವುಟ ಚುನಾವಣೆ ಫಲಿತಾಂಶದವರೆಗೂ ತೆಗೆಯಬೇಡಿ. ಪ್ರತಿ ತಾಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪಕ್ಷ ಸೇರ್ಪಡೆಯನ್ನು ಚಳವಳಿ ರೀತಿಯಲ್ಲಿ ನಡೆಸಿ ಎಂದು ಕಿವಿಮಾತು ಹೇಳಿದರು. ವೇದಿಕೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ, ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ತುಳಸಿ ಮುನಿರಾಜುಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಡಾ.ಜಿ.ರೂಪಾ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಮಾಜಿ ಎಂಎಲ್‌ಸಿ ತೋಂಟದಾರ್ಯ, ಮುಖಂಡರಾದ ಮಾಜಿ ಮೇಯರ್ ಸಂದೇಶ್ ಸ್ವಾಮಿ, ಮೈ.ವಿ.ರವಿಶಂಕರ್, ಹಿರೇಂದ್ರ ಶಾ, ಅಶ್ವತ್ಥ್ ನಾರಾಯಣ, ದೇವನೂರು ಪ್ರತಾಪ್ ಮತ್ತಿತರರಿದ್ದರು. ಮಾಜಿ ಸಂಸದ ಸಿ.ಎಚ್.ವಿಜಯಶಂಕರ್, ಮಾಜಿ ಶಾಸಕರಾದ ಭಾರತೀ ಶಂಕರ್, ಸಿ.ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

ಕಾಂಗ್ರೆಸ್, ಜೆಡಿಎಸ್‌ನಲ್ಲಿ ನಡುಕ

ಮೈಸೂರು: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ದಿಕ್ಸೂಚಿ ಭಾಷಣದ ಜೊತೆಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರನ್ನೂ ಕುಟುಕಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಜೆಪಿ ಸರ್ಕಾರದ ವಿರುದ್ಧ ಸುದ್ದಿಗೋಷ್ಠಿಯಲ್ಲಿ ಹಲವು ಅಪಾದನೆಗಳನ್ನು ಮಾಡಿದ್ದಾರೆ. ಆದರೆ ಸಾಂವಿಧಾನಿಕವಾದ ಲೋಕಾಯುಕ್ತ, ಎಸಿಬಿ, ಪೊಲೀಸ್ ಠಾಣೆ ಅಥವಾ ನ್ಯಾಯಾಲಯದಲ್ಲಿ ಒಂದೇ ಒಂದು ಲಿಖಿತ ದೂರು ನೀಡಿಲ್ಲ. ಅವರ ಆಪಾದನೆಗಳಲ್ಲಿ ನಿಜವಿಲ್ಲ ಎನ್ನುವುದು ಜನರಿಗೂ ಮನವರಿಕೆಯಾಗಿದೆ. ಸಿದ್ದರಾಮಯ್ಯ ಹಗಲೆಲ್ಲ ಟಿಪ್ಪು ಭಜನೆ ಮಾಡುತ್ತಾರೆ. ಅವರಿಗೆ ಪ್ರಿಯವಾದವರ ಭಜನೆ ಮಾಡಲು ಯಾರ ತಕರಾರಿಲ್ಲ. ಅದರೊಂದಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್, ಮದಕರಿ ನಾಯಕ, ಒನಕೆ ಓಬವ್ವರಂತಹ ಮಹಾತ್ಮರನ್ನೂ ಗೌರವಿಸಬೇಕಿತ್ತಲ್ಲವೇ. ಟಿಪ್ಪುವಿನಂತೆ ದೇವನಹಳ್ಳಿ ಯಲ್ಲಿಯೇ ಹುಟ್ಟಿದ ನಾಡಪ್ರಭು ಕೆಂಪೇಗೌಡರಿಗೆ ಗೌರವ ಕೊಡಲು ನಾವೇ ಬರಬೇಕಾಯ್ತು. ಲಿಂಗಾಯತ ಮುಖ್ಯಮಂತ್ರಿಗಳಿಂದಲೇ ಆಗಬೇಕಾಯ್ತು ಎಂದರು. ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದಲ್ಲಿ ಮಂಡ್ಯದಲ್ಲಿ ಸಮಾವೇಶ ನಡೆಸಿದ್ದು ಜೆಡಿಎಸ್‌ಗೆ ಎಲ್ಲಾ ಕಡೆಯೂ ಮುಳ್ಳು ಚುಚ್ಚಿದಂತಾಗಿದೆ. ಕಾಂಗ್ರೆಸ್‌ಗೂ ಆತಂಕವಾಗಿದೆ. ಜೆಡಿಎಸ್ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಅದರಲ್ಲೇನು ವಿಶೇಷವಿಲ್ಲ. ಒಬ್ಬರು ಕುಳಿತು ಸಹಿ ಮಾಡಿದರೆ ಮುಗಿಯಿತು. ಆ ಪಟ್ಟಿ ಯಾವಾಗ, ಯಾರಾದರೂ ಬಿಡುಗಡೆ ಮಾಡಬಹುದು. ಒಂದು ಕುಟುಂಬ ಇದು ನಮಗೆ, ಅದು ನಿಮಗೆ ಎಂದು ಕರ್ನಾಟಕವನ್ನು ಹಂಚಿಕೊಂಡಿದೆ. ಹಾಗಾಗಿ ಪಾರ್ಟನರ್‌ಗಳು, ನೆಂಟರು, ಬಂಧುಗಳು ಸ್ಪರ್ಧೆ ಮಾಡಿದ್ದಾರೆಂದು ಸ್ಯಾಂಪಲ್‌ಗೆ ಒಂದೆರಡು ಸ್ಥಾನಗಳನ್ನು ಗೆಲಿಸುವ ಪ್ರಯತ್ನ ಮಾಡಬಾರದು ಎಂದು ಸೂಚನೆ ನೀಡಿದರು.

ಮಾಧ್ಯಮದವರಿಗೆ ಧನ್ಯವಾದಗಳು...

ಮೈಸೂರಿನ ದಸರಾ ವಸ್ತು ಪ್ರದರ್ಶನ ಆವರಣದ ಪಿ.ಕಾಳಿಂಗರಾವ್ ಗಾನ ಮಂಟಪದಲ್ಲಿ ನಡೆದ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ನೂರಾರು ಮಂದಿ ಭಾಗವಹಿಸಿದ್ದರು. ಪಕ್ಷದ ನಾಯಕರ ಭಾಷಣ ಎಲ್ಲರಿಗೂ ಸ್ಪಷ್ಟವಾಗಿ ಕೇಳಲೆಂದು ಸುತ್ತಲೂ ಧ್ವನಿವರ್ಧಕಗಳನ್ನು ಅಳವಡಿಸಲಾಗಿತ್ತು. ಆರಂಭದಲ್ಲಿ ವಿಧಾನಪರಿಷತ್ ಸದಸ್ಯ ತುಳಸಿ ಮುನಿರಾಜು ಗೌಡ ಯಾವ ಕ್ಷೇತ್ರದಿಂದ ಎಷ್ಟು ಜನ ಬಂದಿದ್ದಾರೆ ಎಂದು ಲೆಕ್ಕ ತೆಗೆದುಕೊಂಡರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ವೇದಿಕೆಗೆ ಆಗಮಿಸುತ್ತಿದ್ದಂತೆ ದೇವನೂರು ಪ್ರತಾಪ್ ಸ್ವಾಗತ ಭಾಷಣ ಮಾಡಿದರು. ಉದ್ಘಾಟನೆ ನೆರವೇರಿದ ಬಳಿಕ ಸಂಸದ ಪ್ರತಾಪ್ ಸಿಂಹ ಪ್ರಾಸ್ತಾವಿಕ ಭಾಷಣ ಮಾಡಿದರು. ಬಳಿಕ ನಿರೂಪಕರು, ಈವರೆಗೆ ಸಹಕರಿಸಿದ ಮಾಧ್ಯಮದವರಿಗೆ ಧನ್ಯವಾದ ಎಂದರು. ಸಹಜವಾಗಿ ಹೇಳಿರಬಹುದು ಎಂದು ಮಾಧ್ಯಮದವರು ಭಾವಿಸಿದರು. ಹಿಂದೆಯೇ ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ ಮೈಕ್ ಹಿಡಿದು ಉದ್ಘಾಟನೆ ಕಾರ್ಯಕ್ರಮ ಮುಗಿಯಿತು, ಮಾಧ್ಯಮದವರಿಗೆ ಧನ್ಯವಾದಗಳು ಎಂದು ನಾಲ್ಕೈದು ಬಾರಿ ಹೇಳುವ ಮೂಲಕ ಪರೋಕ್ಷವಾಗಿ ಇದು ಗೌಪ್ಯಸಭೆ ಎಂದು ಹೇಳಿದರು. ಆದರೆ ಸಭೆಗೆ ಅಳವಡಿಸಿದ್ದ ಹತ್ತಾರು ಧ್ವನಿವರ್ಧಕಗಳಲ್ಲಿ ಬಿ.ಎಲ್.ಸಂತೋಷ್ ಅವರ ದಿಕ್ಸೂಚಿ ಭಾಷಣ ಮಾರ್ಧನಿಸಿತ್ತು.

ಮತ್ತೆ ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ಬರುತ್ತೆ...!

ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿಲ್ಲ ಎಂದರು. ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ಕೆಎಫ್‌ಡಿ ಹಾಗೂ ಪಿಎಫ್‌ಐ ಕಾರ್ಯಕರ್ತರ ಮೇಲಿನ 175 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆದು ಎರಡು ಡಜನ್ ಹಿಂದೂ ಕಾರ್ಯಕರ್ತರ ಹತ್ಯೆಗೆ ಕಾರಣರಾದರು. ಇದೀಗ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಹವಣಿಸುತ್ತಿದ್ದಾರೆ. ನಮ್ಮ ಬಿಜೆಪಿ ಕಾರ್ಯಕರ್ತರು ಉದಾಸೀನದಿಂದ ಸ್ವಲ್ಪ ಮೈಮರೆತರೆ ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ಬರುತ್ತದೆ. ಹಾಗಾಗಿ ರಾಷ್ಟ್ರವಾದಿ ಸರ್ಕಾರಕ್ಕಾಗಿ ನಾವೆಲ್ಲಾ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಕೃಷ್ಣರಾಜ, ಚಾಮರಾಜ, ಗುಂಡ್ಲುಪೇಟೆ, ಹಾಸನದಲ್ಲಿ ನಮ್ಮ ಬಿಜೆಪಿ ಶಾಸಕರಿದ್ದಾರೆ. ಹಳೇ ಮೈಸೂರು ಭಾಗದ 29ರಲ್ಲಿ ಕನಿಷ್ಠ 15 ಕ್ಷೇತ್ರದಲ್ಲಾದರೂ ಬಿಜೆಪಿ ಶಾಸಕರು ಆಯ್ಕೆಯಾಗಬೇಕು ಎಂದು ಆಶಿಸಿದರು.

ಪ್ರಧಾನಿ ಮೋದಿ ಅವರು 2018ರ ಫೆ.19ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಮೈಸೂರು-ಬೆಂಗಳೂರು ದಶಪಥ ರಸ್ತೆ ಅಭಿವೃದ್ಧಿ ಘೋಷಿಸಿದ್ದರು. ಅದರಂತೆ ರಸ್ತೆ ಅಭಿವೃದ್ಧಿಯಾಗಿದ್ದು, ಕೆಲ ದಿನಗಳಲ್ಲಿ ಅವರೇ ಉದ್ಘಾಟನೆ ನೆರವೇರಿಸಲಿದ್ದಾರೆ. ಇತ್ತೀಚೆಗೆ ರಾಜ್ಯದ ನಾಲ್ಕು ಭಾಗಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿರುವ ಅವರು ಮುಂದಿನ ದಿನಗಳಲ್ಲಿ ಮೈಸೂರು ಭಾಗಕ್ಕೂ ಆಗಮಿಸಲಿದ್ದಾರೆ. ಮೈಸೂರು-ಬೆಂಗಳೂರು ದಶಪಥ ರಸ್ತೆಯನ್ನು ಮಂಡ್ಯದಲ್ಲಿ ಉದ್ಘಾಟಿಸಲಿದ್ದು, ಮೈಸೂರು-ಕುಶಾಲನಗರ ಚತುಷ್ಪಥ ರಸ್ತೆ ಅಭಿವೃದ್ಧಿಗೂ ಚಾಲನೆ ನೀಡಲಿದ್ದಾರೆ. ಸಾವಿರಾರು ಕೋಟಿ ರಸ್ತೆ ಅಭಿವೃದ್ಧಿಗೆ, ಸ್ವದೇಶ್ ದರ್ಶನ್‌ಗಾಗಿ ವಸ್ತು ಪ್ರದರ್ಶನಕ್ಕೆ 200 ಕೋಟಿ ರೂ., ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ 49 ಕೋಟಿ ರೂ. ನೀಡಿದ್ದಾರೆ. ಒಂದೂವರೆ ವರ್ಷದಲ್ಲಿ ಜಲಜೀವನ್ ಮಿಷನ್‌ನಡಿ ಪ್ರತಿಯೊಂದು ಮನೆಗೂ ನಲ್ಲಿ ಸಂಪರ್ಕ ಸೌಲಭ್ಯ ಕಲ್ಪಿಸಲಿದ್ದಾರೆ. ನಾವು ಧೈರ್ಯವಾಗಿ ಜನರ ಬಳಿ ತೆರಳಿ ಮತ ಕೇಳಬಹುದು ಎಂದರು. ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶುಭ ಮುಹೂರ್ತದಲ್ಲೇ ನಮ್ಮ ಪಕ್ಷದ ಕೆಲವರು ವಿರೋಧ ಪಕ್ಷದ ಸ್ಥಾನ ವಹಿಸಿಕೊಂಡರು. ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಲೋಕಾರ್ಪಣೆಗೆ ಸಿದ್ಧವಾಗಿದ್ದರೂ ಇಂಡುವಾಳು, ಬೂದನೂರು ಬಳಿ ಸೇತುವೆ ಮಾಡಿಲ್ಲ ಎಂದು ನಮ್ಮವರೇ ದೂರುತ್ತಾರೆ. ಇದೆಲ್ಲಾ ಅಧಿವೇಶನ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಕೆಲ ಸಂಸದರೊಂದಿಗೆ ಉಪಾಹಾರ ಸೇವಿಸುವಾಗ ಪ್ರಸ್ತಾಪವಾಗಿತ್ತು. ದಯವಿಟ್ಟು ಸಣ್ಣಪುಟ್ಟ ವ್ಯತ್ಯಾಸಗಳನ್ನೇ ದೊಡ್ಡದು ಮಾಡದೆ ಆಗಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಜನರಿಗೆ ತಿಳಿಸಬೇಕು. ಪಕ್ಷಕ್ಕಾಗಿ ಎಲ್ಲರೂ ಒಮ್ಮತದಿಂದ ಶ್ರಮಿಸಬೇಕೆಂದು ಮನವಿ ಮಾಡಿದರು.



ಮೈಸೂರಿನ ಯುವ ಮುಖಂಡರು ಹಾಗೂ ಹೆಸರಾಂತ ಉದ್ಯಮಿ ಸ್ವೀಟ್ ಮಹೇಶ್ ಅವರ ಹುಟ್ಟುಹಬ್ಬವನ್ನು ಶಿರಡಿ ಸಾಯಿ ಬಾಬಾ ಸನ್ನಿಧಿಯಲ್ಲಿ ಅವರ ಸ್ನೇಹಿತರು, ಅಭಿಮಾನಿಗಳು, ಹಿತೈಷಿಗಳು ಆಚರಿಸಿ, ಆತ್ಮೀಯವಾಗಿ ಅಭಿನಂದಿಸಿ, ಶುಭಾಶಯ ಕೋರಿದರು. ಚಿತ್ರದಲ್ಲಿ ಮಾಜಿ ಮೇಯರ್ ರವಿಕುಮಾರ್, ಜಿಪಂ ಮಾಜಿ ಅಧ್ಯಕ್ಷ ದ್ವಾರಕೀಶ್, ಬಿಜೆಪಿ ಮುಖಂಡರಾದ ಚೌಡಪ್ಪ, ಅಂಬಾರಿ ಪ್ರದೀಪ್ ಇತರರನ್ನು ಕಾಣಬಹುದು.

ತ್ಯಾಗರಾಜ, ಪುರಂದರದಾಸರ ಆರಾಧನೆ

ಮೈಸೂರು, ಫೆ23- ಮೈಸೂರಿನ ಶ್ರೀ ಶಾರದಾ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಜಯನಗರದ 16ನೇ ಕ್ರಾಸ್‌ನಲ್ಲಿರುವ ಶ್ರೀರಾಮ ಮಂದಿರದ ಆವರಣದಲ್ಲಿ ಫೆ.25, 26ರಂದು ಶ್ರೀ ತ್ಯಾಗರಾಜ ಮತ್ತು ಶ್ರೀ ಪುರಂದರದಾಸರ ಆರಾಧನಾ ಸಮಾರಂಭ ಆಯೋಜಿಸಲಾಗಿದೆ.

ಫೆ.25ರ ಸಂಜೆ 6 ರಿಂದ 7ರವರೆಗೆ ಗಾಯತ್ರಿ ಗಾನಸುಧ ಶಾಲೆಯ ವಿದುಷಿ. ಶಾರದಾ ಅವರ ವಿದ್ಯಾರ್ಥಿಗಳಾದ ಕುಸಾನ್ವಿ ಕು. ಮನಸ್ವಿ, ಕು. ಅಕ್ಷರ ಹಾಗೂ ಕು. ಸುಮೇಧಾ ಅವರು ಗಾಯನ ಹಾಗೂ ಸಂಜೆ 7 ರಿಂದ 8-30ರವರೆಗೆ ವಿದುಷಿ. ಶಾರದಾ ಅವರು ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದು, ಸಂಗೀತ ಕಾರ್ಯಕ್ರಮದಲ್ಲಿ ಕು. ಪ್ರೇರಣಾ ಪಿಟೀಲು ಮತ್ತು ಜಿ. ಸುಮುಖ ಮೃದಂಗದಲ್ಲಿ ಸಾಥ್ ನೀಡಲಿದ್ದಾರೆ.

ಫೆ26ರ ಸಂಜೆ 6 ಗಂಟೆಗೆ ಮೈಸೂರಿನ ಹಿರಿಯ ಹಾಗೂ ಕಿರಿಯ ಕಲಾವಿದರಿಂದ ಪಿಲ್ಲಾರಿ ಗೀತೆ, ಪಂಚರತ್ನ ಕೃತಿಗಳ ಗೋಷ್ಠಿ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇಂಡಿಯನ್ ಫಾರ್ಮಾಕೊಲಾಜಿಕಲ್ ಸೊಸೈಟಿ ಸಮ್ಮೇಳನಕ್ಕೆ ಚಾಲನೆ

ಮೈಸೂರು, ಫೆ.23(ಜಿಎ)- ಮೈಸೂರಿನ ಜೆಎಸ್‌ಎಸ್ ಫಾರ್ಮಸಿ ಕಾಲೇಜು, ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ, ಐಪಿಎಸ್ ಮೈಸೂರು ಘಟಕದ ವತಿಯಿಂದ ಆಯೋಜಿಸಿರುವ ಮೂರು ದಿನಗಳ ಇಂಡಿಯನ್ ಫಾರ್ಮಾಕೊಲಾಜಿಕಲ್ ಸೊಸೈಟಿಯ (ಐಪಿಎಸ್) 52ನೇ ವಾರ್ಷಿಕ ಸಮ್ಮೇಳನವು ಗುರುವಾರ ಸಂಜೆ ಉದ್ಘಾಟನೆಗೊಂಡಿತು.

ನಗರದ ಬನ್ನಿಮಂಟಪದಲ್ಲಿರುವ ಜೆಎಸ್‌ಎಸ್ ಔಷಧ ವಿಜ್ಞಾನ ಕಾಲೇಜಿನ ರಾಜೇಂದ್ರ ಭವನದಲ್ಲಿ 'ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಔಷಧೀಯ ಶಾಸ್ತ್ರಕ್ಕೆ ಭವಿಷ್ಯದ ಸವಾಲುಗಳು' ಕುರಿತು ಆಯೋಜಿಸಿರುವ ಈ ಸಮಾವೇಶವನ್ನು ಜಮ್ಮು, ಭೋಪಾಲ್ ಏಮ್ಸ್ ಅಧ್ಯಕ್ಷ ಡಾ.ವೈ.ಕೆ. ಗುಪ್ತಾ, ದೆಹಲಿಯ-ಫಾರ್ಮಾಸ್ಯುಟಿಕಲ್ ಸೈನ್ಸಸ್ ಅಂಡ್ ರೀಸರ್ಚ್ ವಿವಿ ಕುಲಪತಿ ಡಾ.ಆರ್.ಕೆ. ಗೋಯಲ್, ರಾಂಚಿ ಪಶು ವೈದ್ಯಕೀಯ ಕಾಲೇಜಿನ ಮಾಜಿ ಮುಖ್ಯಸ್ಥ ಡಾ.ಬಿ.ಕೆ. ರಾಯ್ ಅವರು ಉದ್ಘಾಟಿಸಿದರು.

ನಂತರ ಡಾ.ವೈ.ಕೆ. ಗುಪ್ತಾ, ಡಾ.ಆರ್.ಕೆ. ಗೋಯಲ್ ಮತ್ತು ಡಾ.ಬಿ.ಕೆ. ರಾಯ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಂತರ 10 ಮಂದಿ ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಡಾ.ವೈ.ಕೆ. ಗುಪ್ತಾ ಮಾತನಾಡಿ, ಈ ಸಮಾವೇಶವು ಪರಿಣಿತರು, ಔಷಧ ಮತ್ತು ಫಾರ್ಮಸಿಯನ್ನು ಒಗ್ಗೂಡಿಸಲಿದೆ. ಆರೋಗ್ಯ ವ್ಯವಸ್ಥೆಯ ವಿಭಾಗಗಳ ನಡುವೇ ಸಹಯೋಗ ಅಗತ್ಯವಾಗಿದ್ದು, ಹಾಗೆಯೇ, ಆರೋಗ್ಯ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳಿಗೆ ಔಷಧಶಾಸ್ತ್ರದಲ್ಲಿ ಹೆಚ್ಚು ಹೊಸ ಕಲ್ಪನೆಗಳೊಂದಿಗೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು.

ಔಷಧೀಯ ವಿಜ್ಞಾನಿಗಳು ನವೀನ ಔಷಧಗಳ ಚಿಕಿತ್ಸಕ ತಂತ್ರಗಳನ್ನು ಅಭಿವೃದ್ಧಿ ಪಡಿಸಬೇಕು. ಔಷಧ ವಿಜ್ಞಾನ ಶಿಕ್ಷಣವು ಸಾರ್ವಜನಿಕ ಆರೋಗ್ಯದ ಅಗತ್ಯತೆಯನ್ನು ಪೂರೈಸಬೇಕು. ಇದರಿಂದ ಸಮರ್ಥ ವೃತ್ತಿಪರ ಔಷಧಿಕಾರರನ್ನು ಸಿದ್ಧಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಔಷಧಗಳ ಪರಿಣಾಮ, ಜವಾಬ್ದಾರಿಯುತ ಬಳಕೆಯನ್ನು ಖಾತ್ರಿ ಪಡಿಸುವಲ್ಲಿ ಸಹ ಔಷಧಕಾರರು ಪ್ರಮುಖ ಹೊಣೆಗಾರಿಕೆ ಹೊಂದಿದ್ದಾರೆ. ಔಷಧಿಕಾರರು ಔಷಧಗಳ ಬಳಕೆಯ ಮೇಲ್ವಿಚಾರಣೆ, ರೋಗಿಗಳಿಗೆ ಔಷಧ ಕಟ್ಟುಪಾಡುಗಳನ್ನು ಅನುಸರಿಸಲು ಮತ್ತು ಔಷಧಗಳನ್ನು ಜವಾಬ್ದಾರಿಯುತವಾಗಿ ಬಳಸಲು ಬೆಂಬಲಿಸಬೇಕು ಎಂದು ತಿಳಿಸಿದರು.

ಡಾ.ಬಿ.ಕೆ. ರಾಯ್ ಮಾತನಾಡಿ, ಉತ್ತಮ ಸಮಾಜ ನಿರ್ಮಾಣಕ್ಕಾಗಿ ಆಯುರ್ವೇದ, ವೈದ್ಯರು ಮತ್ತು ಫಾರ್ಮಸಿಸ್ಟ್ ಒಟ್ಟಾಗಿ ಕಾರ್ಯ ನಿರ್ವಹಿಸಬೇಕಿದೆ. ನಾವು ಇನ್ನೂ ವಿವಿಧ ರೋಗಗಳಿಗೆ ಔಷಧ ಸಂಶೋಧಿಸಬೇಕಿದೆ ಎಂದರು.



ಮೈಸೂರಿನ ಜೆಎಸ್‌ಎಸ್ ಫಾರ್ಮಸಿ ಕಾಲೇಜಿನಲ್ಲಿ ಆಯೋಜಿಸಿರುವ ಇಂಡಿಯನ್ ಫಾರ್ಮಾಕೊಲಾಜಿಕಲ್ ಸೊಸೈಟಿಯ (ಐಪಿಎಸ್) 52ನೇ ವಾರ್ಷಿಕ ಸಮ್ಮೇಳನದಲ್ಲಿ ಜಮ್ಮು, ಭೋಪಾಲ್ ಏಮ್ಸ್ ಅಧ್ಯಕ್ಷ ಡಾ.ವೈ.ಕೆ. ಗುಪ್ತಾ, ದೆಹಲಿಯ - ಫಾರ್ಮಾಸ್ಯುಟಿಕಲ್ ಸೈನ್ಸಸ್ ಅಂಡ್ ರೀಸರ್ಚ್ ವಿವಿ ಕುಲಪತಿ ಡಾ.ಆರ್.ಕೆ. ಗೋಯಲ್ ಮತ್ತು ರಾಂಚಿ ಪಶು ವೈದ್ಯಕೀಯ ಕಾಲೇಜಿನ ಮಾಜಿ ಮುಖ್ಯಸ್ಥ ಡಾ.ಬಿ.ಕೆ.ರಾಯ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

> ಈ ಸಮಾವೇಶವು ಪರಿಣಿತರು, ಔಷಧ ಮತ್ತು ಫಾರ್ಮಸಿಯನ್ನು ಒಗ್ಗೂಡಿಸಲಿದೆ. ಆರೋಗ್ಯ ವ್ಯವಸ್ಥೆಯ ವಿಭಾಗಗಳ ನಡುವೇ ಸಹಯೋಗ ಅಗತ್ಯವಾಗಿದ್ದು, ಹಾಗೆಯೇ, ಆರೋಗ್ಯ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳಿಗೆ ಔಷಧಶಾಸ್ತ್ರದಲ್ಲಿ ಹೆಚ್ಚು ಹೊಸ ಕಲ್ಪನೆಗಳೊಂದಿಗೆ ಪರಿಹಾರ ಕಂಡುಕೊಳ್ಳಬೇಕಿದೆ.
>
> -ಡಾ.ವೈಕೆ. ಗುಪ್ತಾ

ಡಾ.ಆರ್.ಕೆ. ಗೋಯಲ್ ಮಾತನಾಡಿ, ಈ ಸಮಾವೇಶದಲ್ಲಿ ಹೆಚ್ಚು ಯುವಕರಿದ್ದು, ಅವರು ದೊಡ್ಡ ಸಾಧನೆಗಳನ್ನು ಮಾಡುವ ಕನಸು ಹೊಂದಿದ್ದಾರೆ. ಫಾರ್ಮಕಾಲಜಿ ಆರೋಗ್ಯ ವ್ಯವಸ್ಥೆಯಲ್ಲಿ ಬಹಳ ಮುಖ್ಯವಾದ ಅಂಗವಾಗಿದ್ದು, ಸಂಶೋಧನೆ ಮತ್ತು ಅಭಿವೃದ್ಧಿಯ ವಿಷಯದಲ್ಲಿ ಬದಲಾಗುತ್ತಿರುವ ಜಗತ್ತಿಗೆ ಅಳವಡಿಸಿಕೊಳ್ಳಲು ನಾವು ಸಿದ್ಧರಾಗಿರಬೇಕು ಎಂದು ಹೇಳಿದರು.

ಈ ಸಮಾವೇಶದಲ್ಲಿ ದೇಶ, ವಿದೇಶಗಳಿಂದ ಸುಮಾರು 1 ಸಾವಿರ ಪ್ರತಿನಿಧಿಗಳು ಭಾಗವಹಿಸಿದ್ದು, ಇವರಲ್ಲಿ ಸುಮಾರು 500 ಮಂದಿ ಯುವ ವಿಜ್ಞಾನಿಗಳು ಪಾಲ್ಗೊಂಡಿದ್ದಾರೆ.

ಜೆಎಸ್‌ಎಸ್ ಎಎಚ್‌ಇಆರ್‌ಇ ಕುಲಸಚಿವ ಡಾ.ಬಿ.ಮಂಜುನಾಥ್, ಇಂಡಿಯನ್ ಫಾರ್ಮಾಕೊಲಾಜಿಕಲ್ ಸೊಸೈಟಿಯ ಅಧ್ಯಕ್ಷ ಡಾ. ಶಿವಪ್ರಕಾಶ್ ರತ್ನಂ, ಪ್ರಧಾನ ಕಾರ್ಯದರ್ಶಿ ಡಾ.ಬಿ. ಕಲಾಕುಮಾರ್, ಜೆಎಸ್‌ಎಸ್ ಔಷಧ ಕಾಲೇಜು ಪ್ರಾಂಶುಪಾಲ ಡಾ.ಟಿ.ಎಂ. ಪ್ರಮೋದ್‌ಕುಮಾರ್, ಸಂಘಟನಾ ಕಾರ್ಯದರ್ಶಿ ಡಾ.ಕೆಎಲ್. ಕೃಷ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವೇತನ-ಭತ್ಯೆ ಪರಿಷ್ಕರಣೆ, ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ

ಮಾ.1ರಿಂದ ರಾಜ್ಯ ಸರ್ಕಾರಿ ನೌಕರರ ಮುಷ್ಕರ



ಮೈಸೂರು,ಫೆ.23(ಪಿಎಂ)- ವೇತನ-ಭತ್ಯೆ ಪರಿಷ್ಕರಣೆ ಹಾಗೂ ಹಳೇ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಮಾ.1ರಿಂದ ರಾಜ್ಯ ಸರ್ಕಾರಿ ನೌಕರರು ರಾಜ್ಯಾದ್ಯಂತ ಕೆಲಸ ಸ್ಥಗಿತಗೊಳಿಸಿ, ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದೇವೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜೆ.ಗೋವಿಂದರಾಜು ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.21ರಂದು ನಡೆದ ಸಂಘದ ಜಿಲ್ಲೆ ತಾಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು-ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಮುಷ್ಕರ ನಡೆಸಲು ನಿರ್ಣಯಿಸಲಾಯಿತು ಎಂದರು.

ರಾಜ್ಯ ಸರ್ಕಾರದ ಅಧಿಕಾರಿ-ನೌಕರರು, ಸರ್ಕಾರದ ಅಧೀನಕ್ಕೆ ಒಳಪಡುವ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆಯನ್ನು ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಣೆ ಮಾಡುವ ನಮ್ಮ ನಿರೀಕ್ಷೆ ಹುಸಿಯಾಗಿದೆ. ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗದಿಂದ ಶೀಘ್ರ ಪಡೆದು, 2022ರ ಜು.1ರಿಂದಲೇ ಜಾರಿಗೆ ತರಬೇಕು. ಆ ಮೂಲಕ ಶೇ.40ರಷ್ಟು ವೇತನ ಹೆಚ್ಚಳದ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರದ ನೌಕರರಲ್ಲಿ ಎನ್‌ಪಿಎಸ್ (ನೂತನ ಪಿಂಚಣಿ ಯೋಜನೆ) ವ್ಯಾಪ್ತಿಗೆ ಒಳಪಡುವ ನೌಕರರ ಬದುಕು ಅವರ ಸಂಧ್ಯಾ ಕಾಲದಲ್ಲಿ ಕಷ್ಟಕರವಾಗುತ್ತಿದೆ. ಹಾಗಾಗಿ ಎನ್‌ಪಿಎಸ್ ನೌಕರರನ್ನು ಓಪಿಎಸ್ (ಹಳೇ ಪಿಂಚಣಿ ಯೋಜನೆ) ಯೋಜನೆ ವ್ಯಾಪ್ತಿಗೆ ತರಬೇಕು. ಈಗಾಗಲೇ ಪಂಜಾಬ್, ರಾಜಾಸ್ತಾನ, ಛತ್ತೀಸ್‌ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಓಪಿಎಸ್ ಜಾರಿಗೊಳಿಸಲಾಗಿದೆ ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಎನ್‌ಪಿಎಸ್ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಉಮೇಶ್, ಕಾರ್ಯದರ್ಶಿ ರೇವಣ್ಣ, ವಾಣಿಜ್ಯ ತೆರಿಗೆ ಇಲಾಖೆ ನೌಕರರ ಸಂಘದ ಅಧ್ಯಕ್ಷ ಬಿ.ಜೆ.ರವಿ, ವಿವಿಧ ಇಲಾಖೆ ನೌಕರರಾದ ಆನಂತ್, ರವಿಶಂಕರ್ ಗೋಷ್ಠಿಯಲ್ಲಿದ್ದರು.

> **ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಣೆ**
>
> ನಮ್ಮ ಹಕ್ಕು ಪಡೆಯಲು ಈ ಹೋರಾಟ ಅನಿವಾರ್ಯ. ಪೊಲೀಸ್ ಇಲಾಖೆ ಸೇರಿದಂತೆ ಸಮವಸ್ತ್ರ ಧರಿಸಿ ಕರ್ತವ್ಯ ನಿರ್ವಹಿಸುವ ರಾಜ್ಯ ಸರ್ಕಾರಿ ನೌಕರರು ನಮ್ಮ ಸಂಘದಲ್ಲಿ ಸದಸ್ಯತ್ವ ಹೊಂದಿಲ್ಲ. ಆದರೆ ನಾವು ಸರ್ಕಾರದ ಮುಂದಿಟ್ಟಿರುವ ಬೇಡಿಕೆ ಈಡೇರಿದರೆ ಅದಕ್ಕೆ ಅವರು ಫಲಾನುಭವಿಗಳಾಗುತ್ತಾರೆ. ಅವರಿಗೂ ಪ್ರಯೋಜನವಾಗಲಿದೆ ಅಗತ್ಯ ಸೇವೆಯಡಿ ಕಾರ್ಯನಿರ್ವಹಿಸುವ ರಾಜ್ಯ ಸರ್ಕಾರಿ ನೌಕರರು ನಮ್ಮ ಹೋರಾಟಕ್ಕೆ ನೈತಿಕ ಬೆಂಬಲ ನೀಡುತ್ತಿದ್ದು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಿದ್ದಾರೆ.
>
> -ಜೆ.ಗೋವಿಂದರಾಜು

ಫೆ.27ರಂದು ನಂ.ಗೂಡು, ಕೆ.ಆರ್.ಪೇಟೆಯಲ್ಲಿ 'ಭವಿಷ್ಯ ನಿಧಿ' ಕುಂದು-ಕೊರತೆ ಆಲಿಸುವ ಕಾರ್ಯಕ್ರಮ

ಮೈಸೂರು,ಫೆ.23(ಪಿಎಂ)- ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ವತಿಯಿಂದ ಫೆ.27ರಂದು ಮಂಡ್ಯ ಮತ್ತು ಮೈಸೂರು ಜಿಲ್ಲೆಯಲ್ಲಿ 'ಭವಿಷ್ಯ ನಿಧಿ ನಿಮ್ಮ ಹತ್ತಿರ-2.0' ಅಡಿಯಲ್ಲಿ ಪಿಎಫ್ ಸದಸ್ಯರು, ಪಿಂಚಣಿದಾರರು, ಉದ್ಯೋಗದಾರರ ಕುಂದು-ಕೊರತೆ ಆಲಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ.

ಮೈಸೂರು ಜಿಲ್ಲೆಯ ನಂಜನಗೂಡು ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯಾದ ನಂಜನಗೂಡು ಇಂಡಸ್ಟ್ರಿಸ್ ಅಸೋಸಿಯೇಷನ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ಅಂತೆಯೇ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪಟ್ಟಣದ ಮಂಡ್ಯ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಉಪ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಎರಡೂ ಕಡೆಗಳಲ್ಲಿಯೂ ಅಂದು ಬೆಳಗ್ಗೆ 9ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಹೆಚ್ಚಿನ ವಿವರಗಳಿಗೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಅವರನ್ನು ದೂ. ಸಂ. 0821-2599200/222 ಮೂಲಕ ಸಂಪರ್ಕಿಸಬಹುದು ಅಥವಾ ಕ್ಷೇತ್ರೀಯ ಭವಿಷ್ಯ ನಿಧಿ ಕಚೇರಿ, ಮೈಸೂರಿನ ಸಾಮಾಜಿಕ ಮಾಧ್ಯಮ ವೇದಿಕೆಗೆ (@epfomysore) ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.



ಗುರುವಾರ ರಾಘವೇಂದ್ರ ಸ್ವಾಮಿಗಳ 402ನೇ ಪಟ್ಟಾಭಿಷೇಕ ಮಹೋತ್ಸವದ ಪ್ರಯುಕ್ತ ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತಾಧಿಗಳಿಗೆ ಕಾಂಗ್ರೆಸ್ ಮುಖಂಡರಾದ ಕೆ.ಹರೀಶ್‌ಗೌಡ, ಮೈಸೂರು ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ. ಪ್ರಕಾಶ್ ಪ್ರಸಾದ ವಿತರಿಸಿದರು. ಈ ವೇಳೆ ನಾಗರಾಜ್, ಸಂತೋಷ್, ಆನಂದ್, ಮಹೇಶ್, ನವೀನ್, ರವಿಚಂದ್ರ, ಕಾರ್ತಿಕ್, ಕಿರಣ್ ಇತರರಿದ್ದಾರೆ.

ಸೈನಿಕನ ಹೆಸರಲ್ಲಿ ಮನೆ ಮಾಲೀಕನಿಗೆ 2.40 ಲಕ್ಷ ವಂಚನೆ

ಮುಂದುವರೆದ ಆನ್‌ಲೈನ್ 'ವಂಚನೆ'

ಮೈಸೂರು, ಫೆ. 23- ಮನೆಗೆ ಅಡ್ವಾನ್ಸ್ ಕೊಡುವುದಾಗಿ ನಂಬಿಸಿ ಸೈನಿಕನ ಹೆಸರಿನಲ್ಲಿ ಮನೆ ಮಾಲೀಕನಿಗೆ ಆನ್‌ಲೈನ್ ಮೂಲಕ 2.40 ಲಕ್ಷ ರೂ. ವಂಚಿಸಿರುವ ಪ್ರಸಂಗ ವರದಿಯಾಗಿದೆ.

ಮೈಸೂರಿನ ಹೆಬ್ಬಾಳ್ 2ನೇ ಹಂತದ ನಿವಾಸಿ, ಸಾಫ್ಟ್‌ವೇರ್ ಇಂಜಿನಿಯರ್ ಹೆಚ್.ಎಸ್. ಚಂದನ್ ವಂಚನೆಗೊಳಗಾದವರಾಗಿದ್ದು, ಇವರು ತಮ್ಮ ಮನೆ ಬಾಡಿಗೆಗೆ ಇದೆ ಎಂದು ಮ್ಯಾಜಿಕ್ ಬ್ರಿಕ್ಸ್ ವೆಬ್‌ಸೈಟ್‌ನಲ್ಲಿ ಜಾಹೀರಾತು ಪ್ರಕಟಿಸಿದ್ದರು. ತಾನು ಭಾರತೀಯ ಸೇನೆಯಲ್ಲಿ ಕೆಲಸ ಮಾಡುತ್ತಿರುವುದಾಗಿಯೂ, ತನ್ನ ಹೆಸರು ದೀಪಕ್ ಎಂದು ಹೇಳಿಕೊಂಡಿದ್ದ ವ್ಯಕ್ತಿಯೋರ್ವ ಆನ್‌ಲೈನ್ ಮೂಲಕ ಇವರನ್ನು ಸಂಪರ್ಕಿಸಿ, ತಾನು ಬಾಡಿಗೆಗೆ ಬರುವುದಾಗಿ ತಿಳಿಸಿ ಅಡ್ವಾನ್ಸ್ ಹಣ ವರ್ಗಾವಣೆ ಮಾಡುವುದಾಗಿ ಚಂದನ್ ಅವರ ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದು ಅಕ್ರಮವಾಗಿ 2.40 ಲಕ್ಷ ರೂ.ಗಳನ್ನು ವರ್ಗಾವಣೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮೈಸೂರು ನಗರ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ ವರದಿ: ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ 11 ಪಟ್ಟು ಲಾಭ ಬರುತ್ತದೆ ಎಂದು ನಂಬಿಸಿ ಕೆಆರ್ ಪೇಟೆ ತಾಲೂಕು ಕರಿಮೇಗಲಕೊಪ್ಪಲು ಗ್ರಾಮದ ಮಹಿಳಾ ಇಂಜಿನಿಯರ್‌ಗೆ ಆನ್‌ಲೈನ್ ಮೂಲಕ 1,19,960 ರೂ. ವಂಚಿಸಲಾಗಿದೆ. ಇನ್ಸ್‌ಸ್ಟಾಗ್ರಾಂನ ಪೇಜ್‌ವೊಂದರಲ್ಲಿ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ 11 ಪಟ್ಟು ಲಾಭ ಬರುತ್ತದೆ ಎಂಬ ಜಾಹೀರಾತನ್ನು ನೋಡಿ ಅದರಲ್ಲಿದ್ದ ಮೊಬೈಲ್ ಸಂಖ್ಯೆಗೆ ಇಂಜಿನಿಯರ್ ಕೆ. ಸುಷ್ಮಾ(25) ಕರೆ ಮಾಡಿದ್ದಾರೆ. ಅವರೊಂದಿಗೆ ಮಾತನಾಡಿದ ವಂಚಕ ತಮ್ಮ ಪೇಜ್ ಸರ್ಕಾರದಿಂದ ಮಾನ್ಯತೆ ಪಡೆದಿದ್ದು, ಪ್ರತಿಯೊಂದು ವ್ಯವಹಾರವೂ ಕಾನೂನಿನಡಿಯೇ ನಡೆಯುತ್ತದೆ ಎಂದು ನಂಬಿಸಿದ್ದಾನೆ. ಇದರಿಂದಾಗಿ ಅವರು, ಆತ ನೀಡಿದ ಸಂಖ್ಯೆಗೆ ಗೂಗಲ್ ಪೇ ಮೂಲಕ 20 ಸಾವಿರ ರೂ.ಗಳನ್ನು ವರ್ಗಾವಣೆ ಮಾಡಿದ್ದಾರೆ.

ನಂತರ ಅವರು ಹೂಡಿದ್ದ ಹಣಕ್ಕೆ 3.57 ಲಕ್ಷ ರೂ. ಲಾಭ ಬಂದಿದೆ ಎಂಬ ಸಂದೇಶ ರವಾನೆಯಾಗಿದ್ದು, ಲಾಭದ ಹಣವನ್ನು ಸುಷ್ಮಾ ಖಾತೆಗೆ ಜಮಾ ಮಾಡಲು 99,960 ರೂ. ಜಿಎಸ್‌ಟಿ ಕಟ್ಟಬೇಕೆಂದು ಸಂಜಯ್‌ಕುಮಾರ್ ಎಂಬ ಹೆಸರಿನಲ್ಲಿರುವ ಬ್ಯಾಂಕ್ ಅಕೌಂಟ್ ವಿವರವನ್ನು ನೀಡಲಾಗಿದೆ. ಸುಷ್ಮಾ ಅವರು ಹಣ ವರ್ಗಾವಣೆ ಮಾಡಿದ ನಂತರ ಅವರ ಇನ್ಸ್‌ಸ್ಟಾಗ್ರಾಂ ಪೇಜ್‌ಗೆ ಸಂದೇಶ ರವಾನಿಸಿ, ಹಣ ಜಮಾ ಮಾಡುವುದು ವಿಳಂಬವಾಗಿದ್ದರಿಂದ ಆ ಹಣ ಹೂಡಿಕೆ ಖಾತೆಗೆ ಹೋಗಿದೆ. ಹೀಗಾಗಿ ಮತ್ತೆ 99,960 ರೂ. ಜಮಾ ಮಾಡಬೇಕೆಂದು ತಿಳಿಸಲಾಗಿದೆ. ಸುಷ್ಮಾ ಅವರು ತಮ್ಮ ಬಳಿ ಅಷ್ಟು ಹಣವಿಲ್ಲ. ಆದ್ದರಿಂದ ತಾವು ಕಟ್ಟಿರುವ ಹಣವನ್ನಾದರೂ ವಾಪಸ್ ಕೊಡಿ ಎಂದು ಕೇಳಿದರೆ, ಜಿಎಸ್‌ಟಿ ಕಟ್ಟಿದರೆ ಮಾತ್ರ ಹಣ ವಾಪಸ್ ಮಾಡಲು ಸಾಧ್ಯ ಎಂದು ಹೇಳಿದ್ದಾರೆ. ತಾವು ಮೋಸ ಹೋಗಿರುವುದನ್ನು ಮನವರಿಕೆ ಮಾಡಿಕೊಂಡ ನಂತರ ಅವರು, ಮಂಡ್ಯ ಜಿಲ್ಲಾ ಸೆನ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಫೆ.26ರಂದು ಮೈಸೂರಲ್ಲಿ ಬೌದ್ಧ ಮಹಾ ಸಮ್ಮೇಳನ

ಡಾ.ಬಿ.ಆರ್.ಅಂಬೇಡ್ಕರ್ ಮೊಮ್ಮಗ ಡಾ.ಭೀಮ್‌ರಾವ್ ಯಶವಂತರಾವ್ ಅಂಬೇಡ್ಕರ್‌ರಿಂದ ಸಮ್ಮೇಳನದ ಉದ್ಘಾಟನೆ



ಮೈಸೂರು,ಫೆ23(ಪಿಎಂ)- ಭಾರತೀಯ ಬೌದ್ಧ ಮಹಾಸಭಾದ (ದಿ ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ/ಬಿಎಸ್‌ಐ) ವತಿಯಿಂದ ಫೆ.26ರಂದು ಮೈಸೂರಿನಲ್ಲಿ ರಾಜ್ಯಮಟ್ಟದ ಬೌದ್ಧ ಮಹಾ ಸಮ್ಮೇಳನ ಆಯೋಜಿಸಲಾಗಿದೆ ಎಂದು ಚಾಮರಾಜ ನಗರದ ನಳಂದ ಬೌದ್ಧ ವಿಶ್ವವಿದ್ಯಾನಿಲಯದ ಪೂಜ್ಯ ಭಂತೆ ಬೋಧಿದತ್ತ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಸಂಸ್ಥಾಪಿತ 'ಭಾರತೀಯ ಬೌದ್ಧ ಮಹಾಸಭಾ'ದ ಕರ್ನಾಟಕ ಶಾಖೆ, ಮೈಸೂರು ಜಿಲ್ಲಾ ಶಾಖೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಮೈಸೂರಿನ ಲಲಿತ ಮಹಲ್ ಅರಮನೆ ಮೈದಾನದಲ್ಲಿ ಬೌದ್ಧ ಮಹಾ ಸಮ್ಮೇಳನ ಆಯೋಜಿಸಲಾಗಿದೆ. 10 ಸಾವಿರಕ್ಕೂ ಹೆಚ್ಚು ಮಂದಿ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಅಂದು ಬೆಳಗ್ಗೆ 9ಕ್ಕೆ ಮೈಸೂರಿನ ಪುರಭವನದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಲ್ಲಿಂದ ಲಲಿತ ಮಹಲ್ ಅರಮನೆ ಮೈದಾನದವರೆಗೆ ಧಮ್ಮ ನಡಿಗೆ ಆಯೋಜಿಸಿದ್ದು, ಭಿಕ್ಕುಸಂಘದ ನೇತೃತ್ವದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯದ ಸಮತಾ ಸೈನಿಕ ದಳದವರು (ಎಸ್‌ಎಸ್‌ಡಿ) ಧಮ್ಮ ನಡಿಗೆ ಪಥಸಂಚಲನ ನಡೆಸಲಿದ್ದಾರೆ. ಪುರಭವನದಿಂದ ಚಾಮರಾಜ ಒಡೆಯರ್ ವೃತ್ತ, ಆಲ್ಬರ್ಟ್ ವಿಕ್ಟರ್ ರಸ್ತೆ, ಜಯಚಾಮರಾಜ ಒಡೆಯರ್ ವೃತ್ತ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಸಂಚರಿಸಿ, ಲಲಿತ ಮಹಲ್ ಅರಮನೆ ಮೈದಾನದಲ್ಲಿ ಪಥಸಂಚಲನ ಮುಕ್ತಾಯಗೊಳ್ಳಲಿದೆ ಎಂದು ಹೇಳಿದರು.

ಲಲಿತ ಮಹಲ್ ಅರಮನೆ ಮೈದಾನದಲ್ಲಿ ಬೆಳಗ್ಗೆ 11.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಪೂಜ್ಯ ಭಿಕ್ಕು ಮತ್ತು ಬಿಕ್ಕುಣಿ ಸಂಘದ ಸಾನಿಧ್ಯದಲ್ಲಿ ಬುದ್ಧ ವಂದನಾ, ತಿಸರಣ, ಪಂಚಶೀಲ ಮತ್ತು ಮೈತ್ರಿ ಧ್ಯಾನದ ಕಾರ್ಯಕ್ರಮಗಳು ನಡೆಯಲಿವೆ. ಬಳಿಕ ಸಭಾ ಕಾರ್ಯಕ್ರಮಕ್ಕೆ ಬಿಎಸ್‌ಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ.ಭೀಮ್‌ರಾವ್ ಯಶವಂತರಾವ್ ಅಂಬೇಡ್ಕರ್ (ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ) ಚಾಲನೆ ನೀಡಲಿದ್ದಾರೆ. ನಂತರ ಮಧ್ಯಾಹ್ನ 3.30ಕ್ಕೆ ಬೌದ್ಧ ಸಾಹಿತ್ಯ ಗೋಷ್ಠಿ ನಡೆಯಲಿದ್ದು, ಸಂಜೆ 6ಕ್ಕೆ ಗೌತಮಿ ಫೌಂಡೇಷನ್ ವತಿಯಿಂದ 'ದೇವಾನಾಂಪ್ರಿಯ ಅಶೋಕ' ನಾಟಕ ಪ್ರದರ್ಶನಗೊಳ್ಳಲಿದೆ. ಅಶೋಕ ಚಕ್ರವರ್ತಿ ಬೌದ್ಧಧರ್ಮ ಪ್ರಚಾರ ಮಾಡಿದ ಸಂಗತಿಗಳನ್ನು ಈ ನಾಟಕ ಅನಾವರಣಗೊಳಿಸಲಿದೆ ಎಂದು ವಿವರಿಸಿದರು.

ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ಸಮ್ಮೇಳನದಲ್ಲಿ ಯಾವುದೇ ರಾಜಕೀಯ ಭಾಷಣ ಇರುವುದಿಲ್ಲ. ಯಾವುದೇ ಧರ್ಮ-ಜಾತಿ ನಿಂದನೆಗೂ ಅವಕಾಶವಿಲ್ಲ. ಶಿಸ್ತುಬದ್ಧವಾಗಿ ಸಮ್ಮೇಳನ ನಡೆಯಲಿದೆ. ಮೈದಾನದಲ್ಲಿ 10 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು. ಮೈಸೂರು ಗಾಂಧಿನಗರದ ಉರಿಲಿಂಗಿ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಬಿಎಸ್‌ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವರಾಜು, ಮೈಸೂರು ಜಿಲ್ಲಾಧ್ಯಕ್ಷ ಡಾ.ಡಿ.ಜಗನ್ನಾಥ್, ಸದಸ್ಯ ಕೆ.ಆರ್.ಗೋಪಾಲ್‌ಕೃಷ್ಣ ಗೋಷ್ಠಿಯಲ್ಲಿದ್ದರು.

ಮೈಸೂರು ಮಿತ್ರ

ಹೆಚ್‌ಡಿಕೆ ಪಂಚರತ್ನ ಯೋಜನೆ ಜಾರಿಗೆ ಅವಕಾಶ ನೀಡಿ

ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಶಾಸಕ ಎಂ.ಅಶ್ವಿನ್ ಕುಮಾರ್ ಮನವಿ



ತಿ.ನರಸೀಪುರ, ಫೆ.23– ರಾಜ್ಯದ ಜನತೆ ಅಭಿವೃದ್ಧಿಗಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಂಚರತ್ನ ಯೋಜನೆ ಜಾರಿಗೆ ಮುಂದಾಗಿದ್ದು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್‌ಗೆ ಅಧಿಕಾರ ನೀಡುವ ಮೂಲಕ ರಾಜ್ಯದ ಜನತೆ ಯೋಜನೆ ಜಾರಿಗೆ ಅವಕಾಶ ನೀಡುವಂತೆ ಶಾಸಕ ಎಂ.ಅಶ್ವಿನ್ ಕುಮಾರ್ ಮನವಿ ಮಾಡಿದರು.

ತಾಲೂಕಿನ ಟಿ.ದೊಡ್ಡಪುರ ಗ್ರಾಮದಲ್ಲಿ 8 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಮಾರಿಗುಡಿ ದೇವಾಲಯದ ಮುಂದುವರೆದ ಕಾಮಗಾರಿ ಭೂಮಿಪೂಜೆ ನೆರವೇರಿಸಿ, ನಂತರ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದ ಅವಧಿಯಲ್ಲಿ ರೈತರ ಸಾಲ ಮನ್ನಾ, ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ ಸೇರಿದಂತೆ ರೈತರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮ ಜಾರಿಗೊಳಿಸಿದ್ದರು. ಬಡವರು, ಕಾರ್ಮಿಕರು ಹಾಗೂ ಮಹಿಳೆಯರ ಅಭಿವೃದ್ಧಿಗಾಗಿ ಹತ್ತಾರು ಜನಪರ ಕಾರ್ಯಕ್ರಮ ಜಾರಿಗೊಳಿಸಿದ್ದರು. ಹೀಗಾಗಿ ಎಲ್ಲಾ ವರ್ಗದವರ ಬಗ್ಗೆ ಚಿಂತಿಸುವ ದೂರ ದೃಷ್ಟಿಯುಳ್ಳ ಕುಮಾರಸ್ವಾಮಿಯವರು 2023ರ ಚುನಾವಣೆಯಲ್ಲಿ ಸಿಎಂ ಆದರೆ ಪಂಚರತ್ನ ಯೋಜನೆ ಜಾರಿಗೊಳಿಸಿ ಜನರ ಅಭ್ಯುದಯಕ್ಕೆ ನಾಂದಿ ಹಾಡಲಿದ್ದಾರೆ ಎಂದರು.

ಸದೃಢ ಕರ್ನಾಟಕಕ್ಕಾಗಿ ಮತ್ತೊಮ್ಮೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕಿದೆ. ವಸತಿ ಇಲ್ಲದವರಿಗೆ ಸರ್ಕಾರದಿಂದಲೇ ಮನೆ ನಿರ್ಮಿಸುವ 'ವಸತಿ ಆಸರೆ', ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಸುಸಜ್ಜಿತ ಹೈಟೆಕ್ ಆಸ್ಪತ್ರೆ ನಿರ್ಮಿಸುವ 'ಆರೋಗ್ಯ ಸಂಪತ್ತು', ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ 'ಶಿಕ್ಷಣವೇ ಆಧುನಿಕ ಶಕ್ತಿ ಯೋಜನೆ, ಆಧುನಿಕ ತಂತ್ರಜ್ಞಾನದ ಕೃಷಿ ಪದ್ಧತಿ ಅಳವಡಿಸಿ ಬೆಳೆ ಶೇಖರಣ ವ್ಯವಸ್ಥೆ ಹಾಗೂ ಲಾಭದಾಯಕ ಮಾರುಕಟ್ಟೆ ನಿರ್ಮಿಸುವ ರೈತ ಚೈತನ್ಯ ಯಾತ್ರೆ, ಯುವ ಜನತೆ ಹಾಗೂ ಮಹಿಳೆಯರು ಉದ್ಯೋಗ ಪಡೆಯಲು ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ ನೀಡುವ ಯುವ ನವಮಾರ್ಗ ಹಾಗೂ ಮಹಿಳಾ ಸಬಲೀಕರಣ ಯೋಜನೆಗಳೇ ಪಂಚರತ್ನ ಯೋಜನೆಗಳಾಗಿದ್ದು, ಇವುಗಳ ಅನುಷ್ಠಾನದ ಗುರಿ ಹೊಂದಿರುವ ಕುಮಾರಸ್ವಾಮಿಯವರಿಗೆ ಅಧಿಕಾರ ನೀಡುವಂತೆ ಮನವಿ ಮಾಡಿದರು. ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲು ಇಲ್ಲಿ ನನಗೆ ಮತ್ತೊಂದು ಅವಕಾಶ ನೀಡಿ. ಮುಂಬರುವ ಚುನಾವಣೆಯಲ್ಲಿ ನನ್ನನ್ನು ಆಯ್ಕೆ ಮಾಡುವ ಮೂಲಕ ಕುಮಾರಸ್ವಾಮಿಯವರ ಕೈ ಬಲಪಡಿಸುವಂತೆ ಮನವಿ ಮಾಡಿದರು.

ಕ್ಷೇತ್ರದಲ್ಲಿ ಆಗಬೇಕಾದ ಕೆಲಸ ಸಾಕಷ್ಟಿದೆ. ಅನುದಾನದ ಕೊರತೆಯಿಂದ ಅಭಿವೃದ್ಧಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಮತ್ತೊಂದು ಅವಕಾಶವನ್ನು ಕ್ಷೇತ್ರದ ಜನತೆ ಮಾಡಿಕೊಟ್ಟಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮವಹಿಸಿ ಕೆಲಸ ಮಾಡುತ್ತೇನೆ ಎಂದರು.

ಇದೇ ವೇಳೆ ಅನೇಕ ಮಂದಿ ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾದರು. ಕಾರ್ಯಕ್ರಮಕ್ಕೂ ಮೊದಲು ಗ್ರಾಮಕ್ಕೆ ಆಗಮಿಸಿದ ಶಾಸಕರನ್ನು ಗ್ರಾಮಸ್ಥರು ವೀರಭದ್ರಕುಣಿತ, ಮಂಗಳ ವಾದ್ಯಗಳೊಂದಿಗೆ ಮೆರವಣಿಗೆ ಮಾಡಿ ವೇದಿಕೆಗೆ ಕರೆ ತಂದರು.

ಜಿಪಂ ಮಾಜಿ ಸದಸ್ಯ ಜಯಪಾಲ್ ಭರಣಿ, ಡೈರಿ ಅಧ್ಯಕ್ಷ ಕುರುಬೂರು ವೀರೇಶ್, ಮಾಜಿ ಅಧ್ಯಕ್ಷ ರಮೇಶ್, ಮೂಗೂರು ಶಿವಮೂರ್ತಿ, ಕಟ್ಟೇಪುರ ಸಿದ್ದಪ್ಪ, ಕನ್ನಳ್ಳಿ ಚಿಕ್ಕಸ್ವಾಮಿ, ಮಾವಿನಹಳ್ಳಿ ರಾಜೇಶ್, ಡಿ.ಎಂ.ಶಿವಮೂರ್ತಿ, ನಾಗರಾಜು, ಸೋಮಣ್ಣ, ದೊಡ್ಡನಹುಂಡಿ ನಟ, ಸೋಮಣ್ಣ, ಮಹದೇವ್, ಜವರಪ್ಪ, ಮಂಟಲಿಂಗು, ಮರಿಸ್ವಾಮಿ, ಶಿವನಂಜು, ರಾಚಯ್ಯ, ಗೌಡ್ರ ಸೋಮಪ್ಪ, ದೇವರಾಜು, ಜಗಪತಿ, ಕನ್ನಳ್ಳಿ ಶಿವಕುಮಾರ್, ಮಹದೇವ್, ಮಹದೇವಗೌಡ, ಉಮಾಪತಿ ಇದ್ದರು.

> ಈ ಕ್ಷೇತ್ರದ ಶಾಸಕರು ಮೃದು ಸ್ವಭಾವದವರಾಗಿದ್ದು, ಎಲ್ಲರಿಗೂ ಕೈಗೆಟುಕುವ ಶಾಸಕರಾಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಅವರ ಗೆಲುವಿಗೆ ಕಾರಣೀಭೂತರಾಗುವ ಮೂಲಕ ಯಾವುದೇ ಸಮಸ್ಯೆಗಳಿಗೆ ಶಾಸಕರನ್ನು ನೇರವಾಗಿ ಭೇಟಿಯಾಗಲು ಅವಕಾಶ ಕಲ್ಪಿಸಿಕೊಳ್ಳಿ,
> –ಚಿನ್ನಸ್ವಾಮಿ, ಜೆಡಿಎಸ್ ಕ್ಷೇತ್ರಾಧ್ಯಕ್ಷ.

ಚಿರತೆ ದಾಳಿಗೆ ಹಸು ಬಲಿ



ಪಿರಿಯಾಪಟ್ಟಣ, ಫೆ.23– ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ತಾಲೂಕಿನ ಹಲಗನಹಳ್ಳಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಗ್ರಾಮದ ನಿವಾಸಿ ಸಜ್ಜದ್ ಫೀರ್ ಎಂಬುವವರಿಗೆ ಸೇರಿದ ಹಸು ಬಲಿಯಾಗಿರುವುದು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿ ಮಹೇಶ್ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದರು. ಬಳಿಕ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿ ಕೊಡುವುದಾಗಿ ಭರವಸೆ ನಿಡಿದರು.

ಇಂದು ಖಾದಿ ಭಂಡಾರ ಮಳಿಗೆ ಪ್ರಾರಂಭ

ಹುಣಸೂರು, ಫೆ.23– ನಗರದ ವಿವಿಧೋದ್ದೇಶ ಸಹಕಾರ ಸಂಘದ ಉಪ ಶಾಖೆಯಾಗಿ ಖಾದಿ ಭಂಡಾರ ಮಳಿಗೆಯನ್ನು ಫೆ.24 ರಂದು ಪ್ರಾರಂಭಿಸಲಾಗುತ್ತಿದೆ ಎಂದು ಅಧ್ಯಕ್ಷ ಹೆಚ್.ವೈ.ಕೃಷ್ಣ ತಿಳಿಸಿದರು. ತಾಪಂ ಆವರಣದಲ್ಲಿರುವ ಮಹಿಳಾ ವಾಣಿಜ್ಯ ಸಂಕೀರ್ಣದಲ್ಲಿ ನಮ್ಮ ಸಹಕಾರ ಸಂಘದಿಂದ ಖಾದಿ ಭಂಡಾರ ಮಳಿಗೆ ತೆರೆಯಲಾಗುತ್ತಿದ್ದು ಮಳಿಗೆಯಲ್ಲಿ ಖಾದಿ ಬಟ್ಟೆ, ಪಂಚೆ, ಪೈಜಾಮ, ಶಾಲುಗಳು, ಪೇಟಗಳು, ಟಿ.ಶರ್ಟ್ಸ್, ಮಣಿಹಾರಗಳು ಮತ್ತಿತರೆ ಉತ್ಪನ್ನಗಳು ದೊರೆಯುತ್ತದೆ ಎಂದು ತಿಳಿಸಿದ್ದಾರೆ.



ಪಿರಿಯಾಪಟ್ಟಣ ತಾಲೂಕಿನ ಮರದೂರು ಗ್ರಾಮದ ತೋಪಮ್ಮ ದೇವಾಲಯದಲ್ಲಿ ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜೆ ನಡೆಯಿತು. ಈ ವೇಳೆ ದೇವಸ್ಥಾನ ಕಮಿಟಿ ಅಧ್ಯಕ್ಷ ಜವರೇಗೌಡ, ಅರ್ಚಕರಾದ ಪ್ರಸನ್ನ, ಸಂತೋಷ್ ಇದ್ದರು.

ಅರ್ಜಿ ಆಹ್ವಾನ

ಹುಣಸೂರು, ಫೆ.23– ಪಟ್ಟಣದ ಚಿಕ್ಕಹುಣಸೂರು–ಬಾಚಳ್ಳಿ ರಸ್ತೆಯಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯದ 6ನೇ ತರಗತಿ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.4 ಕೊನೆ ದಿನ. ಪ್ರವೇಶ ಪರೀಕ್ಷೆ ಮಾ.23ರಂದು ನಡೆಯಲಿದೆ. ಮಾಹಿತಿಗೆ 9449783750, 9986615946 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಸಚಿವ ಅಶ್ವಥ್ ನಾರಾಯಣ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ



ನಂಜನಗೂಡು, ಫೆ23– ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯನವರನ್ನು ಹೊಡೆದು ಹಾಕಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವಥ್ ನಾರಾಯಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರಜಾಪ್ರಭುತ್ವ ಸಂರಕ್ಷಣಾ ಸಂಘಟನೆ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ನಗರದ ಹುಲ್ಲಹಳ್ಳಿ ವೃತ್ತದ ಬಳಿ ಜಮಾಯಿಸಿದ ಕಾರ್ಯಕರ್ತರು ಮೈಸೂರು–ಊಟಿ ರಾಷ್ಟ್ರೀಯ ಹೆದ್ದಾರಿ ತಡೆದು ಸಚಿವ ಅಶ್ವಥ್ ನಾರಾಯಣ ಪ್ರತಿಕೃತಿ ದಹಿಸಿ, ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ಅಶ್ವಥ್ ನಾರಾಯಣ ಉನ್ನತ ಶಿಕ್ಷಣ ಸಚಿವರಾಗಿ ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರವರನ್ನು ಹೊಡೆದು ಹಾಕಿ ಎಂದು ಹೇಳಿಕೆ ನೀಡಿರುವುದು ಖಂಡನೀಯ. ಈ ಹೇಳಿಕೆ ಖಂಡಿಸಿ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಮಾತನಾಡಿದರು. ಹೆದ್ದಾರಿ ತಡೆಯಿಂದ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿತ್ತು.

ಈ ಸಂಬಂಧ ತಹಸೀಲ್ದಾರ್ ಎಂ.ಶಿವಮೂರ್ತಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಕುರುಬರ ಸಂಘದ ತಾಲೂಕು ಅಧ್ಯಕ್ಷ ಕೆಂಪಣ್ಣ, ಜಿಪಂ ಮಾಜಿ ಸದಸ್ಯರಾದ ಕೆ.ಮಾರುತಿ, ಜಯರಾಮು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ.ಶಂಕರ್, ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಆರ್.ವಿದ್ಯಾಸಾಗರ್, ವಿಶ್ವನಾಥ್, ಕುಮಾರ್‌ಗೌಡ, ಕೀರ್ತಿರಾಜ್, ತಾಪಂ ಮಾಜಿ ಸದಸ್ಯ ಎಚ್.ಎಸ್.ಮೂಗಶೆಟ್ಟಿ, ಮುಖಂಡರಾದ ಕುಳ್ಳಯ್ಯ, ನಾಗರಾಜಯ್ಯ, ಬುಲೆಟ್ ಮಹದೇವಪ್ಪ, ಇಂಧನ್‌ಬಾಬು, ಗ್ರಾಪಂ ಸದಸ್ಯ ನಂಜಯ್ಯ, ಬಿ.ಪಿ.ಮಹದೇವು, ಕರಳಪುರ ನಾಗರಾಜು, ನಗರಸಭಾ ಸದಸ್ಯರಾದ ಗಂಗಾಧರ್, ಪ್ರದೀಪ್, ಗಾಯತ್ರಿ ಸೇರಿದಂತೆ ಕಾರ್ಯಕರ್ತರು ಇದ್ದರು.

ದೊಡ್ಡೇಕೊಪ್ಪಲು ಗ್ರಾಪಂಗೆ ಸುಮಾ ಅಧ್ಯಕ್ಷೆ



ಕೆಆರ್.ನಗರ, ಫೆ23– ತಾಲೂಕಿನ ದೊಡ್ಡೇಕೊಪ್ಪಲು(ಡೋರ್ನಹಳ್ಳಿ) ಗ್ರಾಪಂ ಅಧ್ಯಕ್ಷರಾಗಿ ಸುಮಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದಿನ ಅಧ್ಯಕ್ಷ ನಂಜುಂಡ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುಮಾ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಸಮಾಜ ಕಲ್ಯಾಣಾಧಿಕಾರಿ ಅಶೋಕ್ ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಚುನಾವಣಾ ಸಭೆಯಲ್ಲಿ ಉಪಾಧ್ಯಕ್ಷೆ ರಾಜೇಶ್ವರಿ, ಸದಸ್ಯರಾದ ಕೆ.ಪಿ.ಜಗದೀಶ್, ಶೇಖರ್, ಎ.ಎಸ್.ಯೋಗೀಶ್, ಕುಮಾರ್, ಸುನೀತಾ, ಮಹದೇವ್, ಮಹೇಶ್‌ಗೌಡ, ಮಹದೇವಮ್ಮ, ಭಾಗ್ಯ, ಡಿ.ಕೃಷ್ಣ, ಕಾವ್ಯ, ಸವಿತಾ, ಲಕ್ಷ್ಮಿ, ಶ್ವೇತಾ, ಬಿ.ಎಂ.ಗಿರೀಶ್ ಹಾಜರಿದ್ದರು.

ನೂತನ ಅಧ್ಯಕ್ಷೆ ಸುಮಾ ಮಾತನಾಡಿ ಸದಸ್ಯರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎನ್‌ಆರ್‌ಐಜಿಯಲ್ಲಿ ಹೆಚ್ಚು ಕಾಮಗಾರಿಗಳನ್ನು ಮಾಡಿಸುವುದರ ಜತೆಗೆ ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಮೂಲ ಸೌಕರ್ಯ ಒದಗಿಸಲು ಮೊದಲ ಆದ್ಯತೆ ನೀಡಲಾಗುತ್ತದೆ ಎಂದರು.

ಈ ವೇಳೆ ಮಾಲೇಗೌಡ, ಜಯರಾಮು, ಕೃಷ್ಣಾನಂದ, ಶಿವರಾಜ್, ಪಾಂಡು ಸೇರಿದಂತೆ ಇತರ ಮುಖಂಡರು ಹಾಜರಿದ್ದು ನೂತನ ಅಧ್ಯಕ್ಷರನ್ನು ಅಭಿನಂದಿಸಿದಲ್ಲದೆ ಪಟಾಕಿ ಸಿಡಿಸಿ, ಸಿಹಿ ವಿತರಿಸಿ, ಕಾಂಗ್ರೆಸ್ ಮುಖಂಡ ಡಿ.ರವಿಶಂಕರ್ ಅವರಿಗೆ ಜೈಕಾರ ಕೂಗಿ ಸಂಭ್ರಮಿಸಿದರು.

ನಾಳೆ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ

ಕಂಪಲಾಪುರ, ಫೆ.23– ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರ, ಕಿರನೆಲ್ಲಿ ಹಾಗೂ ಪಂಚವಳ್ಳಿ ಗ್ರಾಪಂ ವ್ಯಾಪ್ತಿಯ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ ಫೆ.25ರಂದು ಮಧ್ಯಾಹ್ನ 1 ಗಂಟೆಗೆ ಕಂಪಲಾಪುರ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ಪಿರಿಯಾಪಟ್ಟಣದ ಕನ್ನಂಬಾಡಮ್ಮ ದೇವಸ್ಥಾನದಿಂದ ಕಂಪಲಾಪುರದವರೆಗೆ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ. ಶಾಸಕ ಕೆ.ಮಹದೇವ್, ಸಂಸದ ಪ್ರಜ್ವಲ್ ರೇವಣ್ಣ, ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ, ತಾಲೂಕು ಜೆಡಿಎಸ್ ಅಧ್ಯಕ್ಷ ಅಣ್ಣಯ್ಯಶೆಟ್ಟಿ ಮುಂತಾದವರು ಭಾಗವಹಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಆಗಮಿಸಿ ಸಭೆ ಯಶಸ್ವಿಗೊಳಿಸಬೇಕೆಂದು ಪ್ರಕಟಣೆ ತಿಳಿಸಿದೆ.

ಹುಣಸೂರಿನಲ್ಲಿ ಬಿಜೆಪಿ ಗೆಲುವು ನಿಶ್ಚಿತ

ಮೈಲ್ಯಾಕ್ಸ್ ಅಧ್ಯಕ್ಷ ರಘು ಕೌಟಿಲ್ಯ



ಹುಣಸೂರು, ಫೆ.23– ಮುಂಬರುವ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಕ್ಷೇತ್ರದ ಉಸ್ತುವಾರಿ ಮೈಲ್ಯಾಕ್ಸ್ ಅಧ್ಯಕ್ಷ ರಘು ಕೌಟಿಲ್ಯ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಪ್ರತಿನಿಧಿಸಿದ್ದ ಈಕ್ಷೇತ್ರ ಸಾಮಾಜಿಕ ನ್ಯಾಯ ಪರಿಪಾಲನೆಗೆ ಹೆಸರಾಗಿದೆ. ಬಿಜೆಪಿಯ ಸಾಂಪ್ರದಾಯಿಕ ಮತಗಳೊಂದಿಗೆ ಇಲ್ಲಿ ಸಾಕಷ್ಟು ಅದೃಶ್ಯದ ಮತಗಳಿವೆ. ಆ ಅದೃಶ್ಯದ ಮತಗಳನ್ನು ನಾವು ಕ್ರೂಢೀಕರಿಸುತ್ತೇವೆ. ಇದು ಬಿಜೆಪಿ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.

ಬಿಜೆಪಿ ಹುಣಸೂರಿನಲ್ಲಿ 1994 ಮತ್ತು 1999ರ ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದು, 2019ರ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ 53 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಪ್ರಸ್ತುತ ಪಕ್ಷಕ್ಕೆ ಜೆಡಿಎಸ್‌ನ ಪ್ರಭಾವಿ ಮುಖಂಡ ದೇವರಹಳ್ಳಿ ಸೋಮಶೇಖರ್ ಸೇರ್ಪಡೆಯಾಗಿದ್ದು, ಕಳೆದ ಉಪ ಚುನಾವಣೆಯಲ್ಲಿ ಅವರು 30 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಇದು ನಮಗೆ ಪ್ಲಸ್ ಪಾಯಿಂಟ್ ಆಗಿದ್ದು, ನಮ್ಮ ಖಾತೆಯಲ್ಲಿ ಲಕ್ಷಕ್ಕೂ ಹೆಚ್ಚು ಮತಗಳಿವೆ. ಮುಂಬರುವ ಚುನಾವಣೆಯಲ್ಲಿ ಗೆಲುವಿಗಾಗಿ ಎಲ್ಲಾ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದರು.

ಡಬಲ್ ಇಂಜಿನ್ ಸರ್ಕಾರದ ಸಾಧನೆಗಳು, ಪ್ರಧಾನಿ ಮೋದಿಯವರ ಅಭಿವೃದ್ಧಿ ಕೆಲಸಗಳು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಬಡವರ ಪರ ಮಂಡಿಸಿದ ಬಜೆಟ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ. ಈಗಾಗಲೇ ಪಕ್ಷದ ಮುಖಂಡರು, ಕಾರ್ಯಕರ್ತರು ಈಗಾಗಲೇ ಬೂತ್ ಮಟ್ಟದ ಕಾರ್ಯಕ್ರಮಗಳನ್ನು ನಡೆಸಿ ಪ್ರತಿ ಮನೆ ಮನೆಗೆ ಸರ್ಕಾರದ ಸಾಧನೆಗಳನ್ನು ತಿಳಿಸಿದ್ದಾರೆ. ರಾಜಕಾರಣ ಎಂಬುದು ವ್ಯಾಪಾರವಲ್ಲ ಜನಸೇವೆ ಎಂಬುದನ್ನು ಈ ಬಾರಿ ನಾವು ಸಾಬೀತು ಮಾಡಿ ತೋರಿಸುತ್ತೇನೆ. ಈ ಬಾರಿ ವ್ಯಾಪಾರಿ ರಾಜಕಾರಣಕ್ಕೆ ಬ್ರೇಕ್ ಹಾಕಲಿದ್ದೇವೆ ಎಂದರು.

ಕಾಂಗ್ರೆಸ್ ಸುಳ್ಳು ಹೇಳಿಕೊಂಡು ಚುನಾವಣೆಯಲ್ಲಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಲು ಈ ಬಾರಿ ಸಾಧ್ಯವಿಲ್ಲ ಅದೇ ರೀತಿ ತತ್ವ ಸಿದ್ಧಾಂತವಿಲ್ಲದ ಜೆಡಿಎಸ್ ರಾಜಕಾರಣಕ್ಕೆ ಈ ಬಾರಿ ಅವಕಾಶವಿಲ್ಲ. ಯಡಿಯೂರಪ್ಪ ಅವರ ಜನಕಲ್ಯಾಣ ಕಾರ್ಯಕ್ರಮಗಳು ಈ ಬಾರಿ ಪಕ್ಷದ ಅಭ್ಯರ್ಥಿಗೆ ವರದಾನವಾಗಲಿದೆ ಎಂದರು. ನಮ್ಮ ಪಕ್ಷದಲ್ಲಿ ಈಗಾಗಲೇ ಐದಾರು ಜನ ಆಕಾಂಕ್ಷಿಗಳ ಪಟ್ಟಿ ಇದ್ದು ಟಿಕೆಟ್‌ಗಾಗಿ ಪಕ್ಷದ ತಾಲೂಕು ಅಧ್ಯಕ್ಷ ನಾಗಣ್ಣ, ನಗರ ಮಂಡಲ ಅಧ್ಯಕ್ಷ ಗಣೇಶ್ ಕುಮಾರಸ್ವಾಮಿ, ಹಿರಿಯ ಮುಖಂಡ ಬಿ.ಎಸ್.ಯೋಗಾನಂದ ಕುಮಾರ್, ರಾಜ್ಯ ಎಸ್‌ಸಿ ಮೋರ್ಚಾ ಅಧ್ಯಕ್ಷ ನಾಗರಾಜ ಮಲ್ಲಾಡಿ, ದೇವರಹಳ್ಳಿ ಸೋಮಶೇಖರ್, ಅಣ್ಣಯ್ಯನಾಯಕ ಅವರು ಪ್ರಬಲ ಆಕಾಂಕ್ಷಿಗಳಾಗಿದ್ದಾರೆ ಎಂದರು.

ಬಿಜೆಪಿ ಸರ್ಕಾರದಿಂದ ನಿಗಮಗಳಿಗೆ ಅನುದಾನ ಕಡಿತ

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಆರೋಪ



ಸರಗೂರು, ಫೆ23– ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿಗಮಗಳಿಗೆ ನೀಡುತ್ತಿದ್ದ ಅನುದಾನ ಕಡಿತಗೊಳಿಸಿ, ಬಡ ಜನರಿಗೆ ಅನ್ಯಾಯ ಮಾಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಆರೋಪಿಸಿದರು.

ತಾಲೂಕಿನ ಕಳಸೂರು ಗ್ರಾಮದಲ್ಲಿ ಗುರುವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಅನಾವರಣ ಮತ್ತು ಅಂಬೇಡ್ಕರ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ವಿವಿಧ ನಿಗಮಗಳಿಗೆ ಸಾಕಷ್ಟು ಅನುದಾನ ನೀಡುವ ಜನಸಾಮಾನ್ಯರ ಕಲ್ಯಾಣಕ್ಕಾಗಿ ಶ್ರಮಿಸಿದರು. ಆದರೆ, ಬಿಜೆಪಿ ಸರ್ಕಾರ ಎಲ್ಲಾ ಅನುದಾನ ಕಡಿತಗೊಳಿಸಿದೆ. ಅಲ್ಲದೇ ಬಡಜನರ ಸಾಲ, ಬಡ್ಡಿಯನ್ನು ಮನ್ನಾ ಮಾಡಲು ಮೀನಾಮೇಷ ಎಣಿಸುತ್ತಿದೆ ಎಂದರು.

ಕೋಟೆ ವಿಧಾನಸಭೆ ಕ್ಷೇತ್ರ ದೊಡ್ಡದು. 30 ವರ್ಷದ ನಿರಂತರ ಹೋರಾಟದಿಂದ ಸರಗೂರು ತಾಲೂಕು ಆಯಿತು. ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಬೇಕು. ಆದರೆ, ಬಿಜೆಪಿ ಅನುದಾನ ನೀಡುತ್ತಿಲ್ಲ. ಇತ್ತೀಚೆಗೆ ಸಂವಿಧಾನಕ್ಕೆ ಗಂಡಾಂತರ ಬಂದಿದೆ. ಸಂವಿಧಾನದ ಮೂಲಕ ಅಂಬೇಡ್ಕರ್ ಅವರು ದೇಶದ ಶೋಷಿತರಿಗೆ ಧ್ವನಿ ಕೊಟ್ಟರು. ಹೀಗಾಗಿ ಅವರನ್ನು ದೇವರಿಗಿಂತ ಹೆಚ್ಚಾಗಿ ಕಾಣುತ್ತೇವೆ. ಅಂಬೇಡ್ಕರ್ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದ್ದರು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದರೆ ಮಾತ್ರ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದಂತಾಗಲಿದೆ ಎಂದರು.

ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ಶಾಸಕನಾಗಲು ಅಂಬೇಡ್ಕರ್ ನೀಡಿದ ಸಂವಿಧಾನವೇ ಕಾರಣ. ಸಂವಿಧಾನ ಬಲಿಷ್ಠವಾಗಿದ್ದು, ಅದರ ಅಡಿಯಲ್ಲಿ ಆಡಳಿತ ಕಾನೂನಾತ್ಮಕವಾಗಿ ನಡೆಯುತ್ತಿದೆ. ಕಳಸೂರು ಗ್ರಾಮದ ಅಭಿವೃದ್ಧಿಗೆ 1.50 ಕೋಟಿ ರೂ. ಅನುದಾನ ನೀಡಲಾಗಿದೆ. ಮುಂದಿನ ದಿನಗಳಲ್ಲಿಯೂ ಅನುದಾನ ನೀಡಲಾಗುವುದು ಎಂದರು.

ಪುರಸಭೆ ಸ್ಥಾಯಿಸಮಿತಿ ಅಧ್ಯಕ್ಷ ಹೆಚ್.ಸಿ.ನರಸಿಂಹಮೂರ್ತಿ ಮಾತನಾಡಿ, ಸಮುದಾಯ ಭವನವನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಬಳಸಿಕೊಳ್ಳಬೇಕು. ಪುಸ್ತಕಕ್ಕಾಗಿ 10 ಸಾವಿರ ರೂ. ಧನಸಹಾಯ ನೀಡುವುದಾಗಿ ಭರವಸೆ ನೀಡಿದರು.

ಮೈಮುಲ್ ನಿರ್ದೇಶಕ ಕೆ.ಈರೇಗೌಡ, ಜಿಪಂ ಮಾಜಿ ಸದಸ್ಯರಾದ ಪಿ.ರವಿ, ಕೆ.ಚಿಕ್ಕವೀರನಾಯಕ, ಭಾಗ್ಯಲಕ್ಷ್ಮಿ, ಜೆಡಿಎಸ್ ಯುವ ಮುಖಂಡ ಜಯಪ್ರಕಾಶ್, ಸಮಾಜ ಸೇವಕಿ ಗಿರಿಜಾಂಬ, ಕಾಂಗ್ರೆಸ್ ಮುಖಂಡರಾದ ಸೋಮೇಶ್, ಗಣೇಶಚಾರ್, ಕುರುಬ ಸಮಾಜದ ಜಿಲ್ಲಾಧ್ಯಕ್ಷ ಶಿವಪ್ಪಕೋಟೆ, ಸಂಶೋಧಕರ ಸಂಘದ ಸದಸ್ಯ ಶೇಷ, ಕೆಪಿಸಿಸಿ ಪರಿಶಿಷ್ಟ ವರ್ಗದ ಸಂಘದ ಅಧ್ಯಕ್ಷ ಸೋಮೇಶ್, ಉಪಾಧ್ಯಕ್ಷ ರಾಜು, ಕಾರ್ಯದರ್ಶಿ ಬಸವರಾಜು, ದೊಡ್ಡ ಯಜಮಾನ ಕೂಸಪ್ಪ ಯುವಕ ಸಂಘದವರು ಸೇರಿದಂತೆ, ಗ್ರಾಮಸ್ಥರು ಹಾಜರಿದ್ದರು.

ನಗರಸಭೆ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣ




ನಂಜನಗೂಡು, ಫೆ.23– ನಗರಸಭೆ ಜಾಗದಲ್ಲಿ 40 ಲಕ್ಷ ವೆಚ್ಚದಲ್ಲಿ 12 ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ನಗರಸಭಾಧ್ಯಕ್ಷ ಹೆಚ್.ಎಸ್.ಮಹದೇವಸ್ವಾಮಿ ತಿಳಿಸಿದರು.

ನಗರದ ನಗರಸಭೆ ಕಚೇರಿ ಸಮೀಪ ಗುರುವಾರ ವಾಣಿಜ್ಯ ಮಳಿಗೆಗಳ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಗರಸಭೆ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ನಗರಸಭೆ ಸಾಮಾನ್ಯ ನಿಧಿ ಬಳಸಿ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ನಗರದ ಹೃದಯ ಭಾಗದಲ್ಲಿರುವ ಸ್ಥಳದಲ್ಲಿ ವಾಣಿಜ್ಯ ಮಳಿಗೆಗಳಿಗೆ ಬೇಡಿಕೆ ಇದೆ. ವಾಣಿಜ್ಯ ಮಳಿಗೆ ನಿರ್ಮಾಣದಿಂದ ನಗರಸಭೆ ಆದಾಯ ಹೆಚ್ಚಲಿದೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷೆ ನಾಗಮಣಿ, ಸದಸ್ಯರಾದ ಮಹದೇವಪ್ರಸಾದ್, ಮೀನಾಕ್ಷಿ, ಮಹದೇವಮ್ಮ, ಗಾಯಿತ್ರಿ, ರಂಗಸ್ವಾಮಿ, ನಗರಸಭೆ ಆಯುಕ್ತ ರಾಜಣ್ಣ, ಇಇ ಶ್ರೀನಿವಾಸ್, ಮುಖಂಡರಾದ ಅನಂತ, ಧನರಾಜ್ ಬೂಲಾ, ಶ್ರೀಕಂಠ ಉಪಸ್ಥಿತರಿದ್ದರು.

ಎಸ್.ಗೌರಮ್ಮ ನಿಧನ




ಹುಣಸೂರು, ಫೆ.23– ತಾಲೂಕಿನ ಚಿಕ್ಕಹುಣಸೂರು ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಮಹೇಶ್ ಅವರ ತಾಯಿ ಎಸ್.ಗೌರಮ್ಮ(80) ಮಂಗಳವಾರ ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮ ಚಿಲ್ಕುಂದದಲ್ಲಿ ಬುಧವಾರ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಲಿಂಗರಾಜಮ್ಮ



ಮಲ್ಲುಂಡಿ, ಫೆ23– ಸಮೀಪದ ಹಲ್ಲರೆ ಗ್ರಾಮದ ನಿವಾಸಿ ಮಾಜಿ ಗ್ರಾಪಂ ಸದಸ್ಯೆ ಲಿಂಗರಾಜಮ್ಮ(70) ಗುರುವಾರ ರಾತ್ರಿ ನಿಧನರಾದರು. ಮೃತರು ಓರ್ವ ಪುತ್ರಿ, ಮೂವರು ಪುತ್ರರು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಫೌಂಟೇನ್ ಸರ್ಕಲ್‌ನಲ್ಲಿ ಬೆಳೆದಿದ್ದ ಗಿಡ ತೆರವು; ಆದರೆ ಬೇರುಗಳು...!?





ಮೈಸೂರಿನ ಫೌಂಟೇನ್ ಸರ್ಕಲ್‌ನ ಎಲ್ಜಿನ್ ಕಾರಂಜಿಯಲ್ಲಿ ಬೆಳೆದಿದ್ದ ಗಿಡವನ್ನು ತೆರವುಗೊಳಿಸಲಾಗಿದೆ. ಫೆ. 21 ರಂದು 'ಮೈಸೂರು ಮಿತ್ರ'ದಲ್ಲಿ ಈ ಬಗ್ಗೆ ಚಿತ್ರ ಸಮೇತ ವರದಿ ಪ್ರಕಟವಾಗಿತ್ತು. ಇದಕ್ಕೆ ಸ್ಪಂದಿಸಿರುವ ಪಾಲಿಕೆ ಅಧಿಕಾರಿಗಳು ಗಿಡ ತೆರವುಗೊಳಿಸಿದ್ದಾರೆ. ಆದರೆ ಅದು ಮತ್ತೆ ಬೆಳೆಯದಂತೆ ಬುಡ ಸಹಿತ ತೆಗೆದು ಹಾಕುವ ಅಗತ್ಯವಿದೆ ಎಂದು ಪಾರಂಪರಿಕ ಸ್ಮಾರಕಗಳ ಬಗ್ಗೆ ಕಳಕಳಿಯುಳ್ಳ ನಾಗರಿಕರು ಅಭಿಪ್ರಾಯಪಟ್ಟಿದ್ದಾರೆ.

'ಹೈ ಲೈಫ್ ಬ್ರೈಡ್ಸ್' ಫ್ಯಾಷನ್ ಎಗ್ಸಿಬಿಷನ್

HI LIFE BRIDES
BRIDAL COUTURE | JEWELLERY | ACCESSORIES

ಮೈಸೂರು, ಫೆ.23- ನಗರದ ರ್‍ಯಾಡಿಸನ್ ಬ್ಲೂ ಪ್ಲಾಜಾ ಹೋಟೆಲ್‌ನಲ್ಲಿ ಫೆ.25, 26 ರಂದು 'ಹೈ ಲೈಫ್ ಬ್ರೈಡ್ಸ್' ಫ್ಯಾಷನ್ ಎಗ್ಸಿಬಿಷನ್' ಏರ್ಪಡಿಸಲಾಗಿದೆ. ಮದುವೆ ಸಮಾರಂಭಗಳ ಅಲಂಕಾರ, ವಧು, ವರರ ಅಲಂಕಾರಿಕ್ಕೆ ಅತ್ಯಾಕರ್ಷಕ ವಿನ್ಯಾಸವುಳ್ಳ ವಸ್ತ್ರಾಭರಣಗಳ ಲಭ್ಯವಿವೆ.

ವಿದ್ಯುತ್ ಗುತ್ತಿಗೆದಾರರ ಸಂಘದ ಸರ್ವ ಸದಸ್ಯರ ಸಭೆ

ಮೈಸೂರು, ಫೆ.23- ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ಮಾ.3 ರಂದು ಬೆಳಗ್ಗೆ 9.30ಕ್ಕೆ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾ ಸಮಿತಿಯ ಸರ್ವ ಸದಸ್ಯರ ಸಭೆ ಹಾಗೂ ತ್ರೈ ವಾರ್ಷಿಕ ಚುನಾವಣೆ ನಡೆಯಲಿದ್ದು, ಸರ್ವ ಸದಸ್ಯರು ಭಾಗವಹಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.

ಅಪರಾಧ ಪ್ರಕರಣಗಳ ತ್ವರಿತ ವಿಚಾರಣೆ; ತಪ್ಪಿತಸ್ಥರಿಗೆ ಶಿಕ್ಷೆಯಾಗಲು

206 ಕ್ರೈಂ ಸೀನ್ ಅಧಿಕಾರಿಗಳ ನೇಮಕ

● ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ ಘೋಷಣೆ ● ಇವರಿಗೆ ತೆಲಂಗಾಣ, ಗುಜರಾತ್‌ನಲ್ಲಿ ತರಬೇತಿ; ನಂತರ ತಾಲೂಕಿಗೊಬ್ಬರಂತೆ ಕರ್ತವ್ಯಕ್ಕೆ ನಿಯೋಜನೆ



ಬೆಂಗಳೂರು, ಫೆ. 23 (ಕೆಎಂಶಿ)-ರಾಜ್ಯದಲ್ಲಿನ ಅಪರಾಧ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲು 206 ಮಂದಿ ಕ್ರೈಂ ಸೀನ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಪುಟ್ಟರಂಗ ಶೆಟ್ಟಿ ಪರವಾಗಿ ನರೇಂದ್ರ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸದಾಗಿ ನೇಮಕವಾಗುವ ಈ ಅಧಿಕಾರಿಗಳಿಗೆ ತೆಲಂಗಾಣ ಮತ್ತು ಗುಜರಾತಿನಲ್ಲಿ ತರಬೇತಿ ನೀಡಲಾಗುವುದು. ಇದರಿಂದ ಅಪರಾಧ ಪ್ರಕರಣಗಳನ್ನು ವೈಜ್ಞಾನಿಕವಾಗಿ ಭೇದಿಸಿ ತ್ವರಿತ ಶಿಕ್ಷೆ ನೀಡುವಂತಾಗಲು ಅನುಕೂಲವಾಗಲಿದೆ ಎಂದರು. ಒಂದೊಂದು ತಾಲೂಕಿಗೆ ಒಬ್ಬೊಬ್ಬ ಅಧಿಕಾರಿ ನೇಮಕಗೊಳ್ಳಲಿದ್ದಾರೆ. ಇದುವರೆಗೆ ಅಪರಾಧ ಪ್ರಕರಣಗಳನ್ನು ಸಬ್ ಇನ್ಸ್‌ಪೆಕ್ಟರ್ ಹಂತದಲ್ಲಿ ವಿಚಾರಣೆ ನಡೆಸಲಾಗುತ್ತಿತ್ತು. ಈ ರೀತಿ ಮಾಡುತ್ತಿರುವುದರಿಂದ ವಿಳಂಬವಾಗುವ ಹಿನ್ನೆಲೆಯಲ್ಲಿ ಹೊಸದಾಗಿ ಈ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸೈಬರ್ ಅಪರಾಧ ಸೇರಿದಂತೆ ಪ್ರತಿಯೊಂದು ಪ್ರಕರಣಗಳನ್ನು ವೈಜ್ಞಾನಿಕವಾಗಿ ಭೇದಿಸಲಿದ್ದಾರೆ ಎಂದು ಹೇಳಿದರು.

ಹುಬ್ಬಳ್ಳಿಯಲ್ಲಿ ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯವನ್ನು ತೆರೆಯಲಾಗಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್‌ನಲ್ಲಿ ತುಮಕೂರು ಮತ್ತು ಶಿವಮೊಗ್ಗದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಎಫ್‌ಎಸ್‌ಎಲ್ ಕೇಂದ್ರ ತೆರೆಯಲಾಗುತ್ತದೆ. ಈ ಮೊದಲು ನಾವು ಹೈದರಾಬಾದ್‌ಗೆ ತೆರಳಬೇಕಿತು. ಅತ್ಯಾಚಾರ, ಕೊಲೆ ಸೇರಿದಂತೆ ವಿವಿಧ ಅಪರಾಧ ಪ್ರಕರಣವನ್ನು ಪತ್ತೆ ಹಚ್ಚಲಾಗುತ್ತದೆ ಎಂದು ವಿವರಿಸಿದರು. ಇತಿಹಾಸದಲ್ಲೇ ಮೊದಲ ಬಾರಿಗೆ ಗೃಹ ಇಲಾಖೆಗೆ ಯಾವುದೇ ಸರ್ಕಾರಗಳು ಕೊಡದಷ್ಟು ಅನುದಾನವನ್ನು ನಮ್ಮ ಸರ್ಕಾರ ಕೊಟ್ಟಿದೆ. ಇನ್ನೂರು ಕೋಟಿ ರೂ. ವೆಚ್ಚದಲ್ಲಿ 117 ಪೊಲೀಸ್ ಠಾಣೆ ತೆರೆಯಲಾಗಿದೆ. ಪೊಲೀಸರಿಗೆ ನಿವೇಶನ, ವಸತಿ ಇತ್ಯಾದಿ ಸೌಲಭ್ಯ ಒದಗಿಸಲಾಗಿದೆ. ಶಿವಮೊಗ್ಗದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೆಂಟ್ರಲ್ ಜೈಲ್ ನಿರ್ಮಿಸಲಾಗುತ್ತಿದೆ. 8 ಸೆಂಟ್ರಲ್ ಜೈಲಿರುವ ಕಡೆ ಹೆಚ್ಚುವರಿಯಾಗಿ ಶೆಲ್‌ಗಳನ್ನು ನಿರ್ಮಿಸಲಾಗುವುದು ಎಂದರು.

ದುರದೃಷ್ಟವಶಾತ್ ಶಿಕ್ಷಣ ಹೆಚ್ಚಿದಂತೆ ಇತ್ತೀಚೆಗೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ವಾಸ್ತವವಾಗಿ ಅಪರಾಧ ಕಡಿಮೆಯಾಗಬೇಕಿತ್ತು. ಆದರೆ ಹಾಗಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಗಗನಚುಕ್ಕಿ-ಭರಚುಕ್ಕಿ ರೋಪ್‌ವೇ ನಿರ್ಮಾಣ: 40 ಕೋಟಿ ಅನುದಾನ





ಬೆಂಗಳೂರು, ಫೆ. 23 (ಕೆಎಂಶಿ)-ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿರುವ ಕಾವೇರಿ ಕಣಿವೆಯ ಪ್ರವಾಸಿತಾಣ ಗಗನಚುಕ್ಕಿ, ಭರಚುಕ್ಕಿಗೆ ಸಂಪರ್ಕ ಕಲ್ಪಿಸಲು ರೋಪ್‌ವೇ ನಿರ್ಮಾಣ ಮಾಡುವ ಬಗ್ಗೆ ಈಗಾಗಲೇ 40 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಬಿಡುಗಡೆಗೆ ಅವಕಾಶ ಮಾಡಿಕೊಂಡು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಇಂಧನ ಸಚಿವ ವಿ.ಸುನಿಲ್ ಕುಮಾರ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಡಾ.ಅನ್ನದಾನಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಲೋಕೋಪಯೋಗಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಜಂಟಿಯಾಗಿ ಕ್ಷೇತ್ರದಲ್ಲಿನ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಿವೆ ಎಂದರು. ಇದಕ್ಕೂ ಮುನ್ನ ಮಾತನಾಡಿದ ಅನ್ನದಾನಿ, ಗಗನಚುಕ್ಕಿ, ಭರಚುಕ್ಕಿ ಸೇರಿದಂತೆ ಹಲವಾರು ಪ್ರವಾಸಿ ತಾಣಗಳು ತಮ್ಮ ಕ್ಷೇತ್ರದಲ್ಲಿದ್ದು, ಬೆಂಗಳೂರಿಗೆ ಹತ್ತಿರದಲ್ಲಿವೆ. ಈ ತಾಣಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸಲು ಕಾರ್ಯಕ್ರಮಗಳನ್ನು ರೂಪಿಸಲು ಹಲವು ಬಾರಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಿ; ದಕ್ಷಿಣ ಭಾರತದಲ್ಲಿ ನಂಬರ್ ಒನ್ ರಾಜ್ಯ ಮಾಡುತ್ತೇವೆ



ಬಳ್ಳಾರಿ, ಫೆ.23- ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೇಲೆ ವಿಶ್ವಾಸವಿಡುವಂತೆ ಕರ್ನಾಟಕದ ಜನತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಕರೆ ನೀಡಿದ್ದು, ಭ್ರಷ್ಟಾಚಾರವನ್ನು ತೊಡೆದು ಹಾಕಲು ಮತ್ತು ಐದು ವರ್ಷಗಳಲ್ಲಿ ಕರ್ನಾಟಕವನ್ನು ದಕ್ಷಿಣ ಭಾರತದಲ್ಲಿ ನಂಬರ್ ಒನ್ ಸ್ಥಾನಕ್ಕೆ ತರುವಂತಹ ಆಡಳಿತವನ್ನು ಬಿಜೆಪಿ ನೀಡಲಿದೆ ಎಂದು ಹೇಳಿದರು.

ಜಿಲ್ಲೆಯ ಕಾಂಗ್ರೆಸ್ ಭದ್ರಕೋಟೆಯಾದ ಸಂಡೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಎಂ. ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಪಕ್ಷ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಅವು ಜನರಿಗೆ ಒಳ್ಳೆಯದನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

'ಒಂದೆಡೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಭಾರತವನ್ನು ಬಲಪಡಿಸುತ್ತಿದೆ. ಮತ್ತೊಂದೆಡೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ 'ತುಕ್ಡೆ-ತುಕ್ಡೆ' ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿದೆ' ಎಂದು ದೂರಿದರು.

ಒಮ್ಮೆ ಪ್ರಧಾನಿ ಮೋದಿ ಮತ್ತು ಯಡಿಯೂರಪ್ಪನವರನ್ನು ನಂಬಿ, ಕರ್ನಾಟಕವನ್ನು ಭ್ರಷ್ಟಾಚಾರ ಮುಕ್ತಗೊಳಿಸಿ ದಕ್ಷಿಣ ಭಾರತದಲ್ಲಿ ನಂಬರ್ ಒನ್ ರಾಜ್ಯವನ್ನಾಗಿಸುವಂತಹ ಸರ್ಕಾರವನ್ನು ನಾವು (ಬಿಜೆಪಿ) ನೀಡುತ್ತೇವೆ ಎಂದು ಶಾ ಹೇಳಿದರು.

ಆರೋಗ್ಯ ಅಭಿಯಾನದ ಗುತ್ತಿಗೆ ಆಧಾರಿತ ನೌಕರರ ವೇತನ

ಶೇ.15ರಷ್ಟು ಹೆಚ್ಚಳಕ್ಕೆ ನಿರ್ಧಾರ

● ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಘೋಷಣೆ
● ಅಡುಗೆ ತಯಾರಿಕಾ ಸಿಬ್ಬಂದಿ ಗೌರವಧನ ಹೆಚ್ಚಳಕ್ಕೂ ತೀರ್ಮಾನ

ಬೆಂಗಳೂರು, ಫೆ. 23 (ಕೆಎಂಶಿ)- ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಆಧಾರಿತ ಹಾಗೂ ಹೊರಗುತ್ತಿಗೆ ಆಧಾರಿತ ನೌಕರರ ಬಹುದಿನಗಳ ಬೇಡಿಕೆಯಂತೆ ಶೇ. 15ರಷ್ಟು ವೇತನ ಒಂದೆರಡು ದಿನಗಳಲ್ಲಿ ಹೆಚ್ಚಳವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ.ಸುಧಾಕರ್ ವಿಧಾನಸಭೆಗಿಂದು ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಕೆ. ಪೂರ್ಣಿಮಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವೇತನ ಪರಿಷ್ಕರಣೆ ಸಂಬಂಧ ಚರ್ಚಿಸಲಾಗಿದ್ದು, ಅವರು ಇದಕ್ಕೆ ಸಮ್ಮತಿಸಿದ್ದು, ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಂದೆರಡು ದಿನಗಳಲ್ಲಿ ಆದೇಶ ಪ್ರಕಟವಾಗಲಿದೆ ಎಂದು ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಯೋಜನೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರನ್ನು ಖಾಯಂ ಮಾಡುವುದಿಲ್ಲ. 21542 ಗುತ್ತಿಗೆ ಆಧಾರಿತ ನೌಕರರು ಹಾಗೂ 3494 ಹೊರಗುತ್ತಿಗೆ ಆಧಾರಿತ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮವನ್ನು ರಾಜ್ಯ ಆರೋಗ್ಯ ಸೊಸೈಟಿ ಮತ್ತು ಜಿಲ್ಲಾ ಆರೋಗ ಸೊಸೈಟಿ ಮೂಲಕ ಕಾರ್ಯನಿರ್ವಹಿಸಲಾಗುತ್ತಿದೆ ಎಂದರು. ಕೇಂದ್ರ ಸರ್ಕಾರದ ಮತ್ತು ರಾಜ್ಯ ಸರ್ಕಾರದ ಪಾಲನ್ನು ರಾಜ್ಯ ಸರ್ಕಾರವು ರಾಜ್ಯ ಆರೋಗ್ಯ ಸೊಸೈಟಿಯ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಲಾಗುತ್ತಿದೆ. ರಾಜ್ಯ ಆರೋಗ್ಯ ಸೊಸೈಟಿ ಮೂಲಕ ಜಿಲ್ಲಾ ಸೊಸೈಟಿಗೆ ಬಿಡುಗಡೆ ಮಾಡಿ ಜಿಲ್ಲಾ ಆರೋಗ್ಯ ಸೊಸೈಟಿಗಳ ಮೂಲಕ ಸಿಬ್ಬಂದಿಗಳಿಗೆ ವೇತನ ನೀಡಲಾಗುತ್ತಿದೆ. ಇನ್ನೂ ಹೊರಗುತ್ತಿಗೆ ನೌಕರರಿಗೂ ಇದೇ ರೀತಿ ಜಿಲ್ಲಾ ಸೊಸೈಟಿ ಮೂಲಕ ವೇತನ ನೀಡಲಾಗುವುದು ಎಂದು ಹೇಳಿದರು.



ನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಡಿ.ಮಹಾಲಿಂಗಪ್ಪ ಅವರ ಪ್ರತ್ಯೇಕ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಜನತೆಯ ಬೇಡಿಕೆಯಂತೆ ನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಿದ್ದು, ಈಗಾಗಲೇ 43 ಕೇಂದ್ರಗಳಿಗೆ ಅನುಮೋದನೆ ನೀಡಲಾಗಿದೆ. ಉಳಿದ 57 ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದು ಬಾಕಿ ಇದೆ ಎಂದರು.

ಅಡುಗೆ ತಯಾರಿಕಾ ಸಿಬ್ಬಂದಿ ಗೌರವಧನ ಹೆಚ್ಚಳ: ಸರ್ಕಾರಿ ಶಾಲೆಗಳಲ್ಲಿ ಅಡುಗೆ ತಯಾರಿಕಾ ಸಿಬ್ಬಂದಿ ಗೌರವಧನವನ್ನು ಹೆಚ್ಚಳ ಮಾಡಲು ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ವಿ.ಸುನಿಲ್‌ಕುಮಾರ್ ವಿಧಾನಸಭೆಯಲ್ಲಿ ಭರವಸೆ ನೀಡಿದರು.

ಪ್ರಶ್ನೋತ್ತರ ವೇಳೆ ಸಾ.ರಾ.ಮಹೇಶ್ ಅವರ ಪ್ರಸ್ತಾವಕ್ಕೆ ಶಿಕ್ಷಣ ಸಚಿವರ ಪರವಾಗಿ ಉತ್ತರಿಸಿದ ಸುನಿಲ್‌ಕುಮಾರ್, ಅಡುಗೆ ತಯಾರಿಕಾ ಸಿಬ್ಬಂದಿ ಪೈಕಿ ಮುಖ್ಯ ಅಡುಗೆಯವರಿಗೆ 2700ರಿಂದ 3700 ರೂ.ಗೆ ಗೌರವಧನ ಹೆಚ್ಚಿಸಲಾಗಿದೆ. ಬಜೆಟ್‌ನಲ್ಲಿ ಒಂದು ಸಾವಿರ ರೂ. ಹೆಚ್ಚಳ ಮಾಡಲು ಪ್ರಸ್ತಾಪಿಸಲಾಗಿದೆ ಎಂದರು.

ಗೌರವಧನ ನೀಡುತ್ತಿರುವುದು ಅವರ ಸೇವೆಗೆ ಸೂಕ್ತವಲ್ಲ ಎಂಬ ಭಾವನೆ ಸರ್ಕಾರದ್ದಾಗಿದ್ದು, ಗೌರವಧನ ಹೆಚ್ಚಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶಾಲೆಗಳಲ್ಲಿ 25 ವಿದ್ಯಾರ್ಥಿಗಳಿಗಿಂತ ಕಡಿಮೆ ಇರುವ ಕಡೆಗಳಲ್ಲೂ ಅಡುಗೆ ಸಿಬ್ಬಂದಿ ನೇಮಕ ಮಾಡಿಕೊಳ್ಳುವ ಸಂಬಂಧ ಶಿಕ್ಷಣ ಸಚಿವರ ಗಮನಕ್ಕೆ ತಂದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಸಾರ್ವಜನಿಕ ಪ್ರಕಟಣೆ

ಸಾರ್ವಜನಿಕರಿಗೆ ಈ ಮೂಲಕ ತಿಳಿಸುವುದೇನೆಂದರೆ ನನ್ನ ಕಕ್ಷಿದಾರರು ಮೈಸೂರು ಸಿಟಿ, ಎರಗನಹಳ್ಳಿ ಎಕ್ಸ್‌ಟೆನ್ಷನ್ ,ಡಾ॥ ರಾಜಕುಮಾರ ರಸ್ತೆ, ಎಸ್. ಎಸ್. ಕಾಂಪ್ಲೆಕ್ಸ್, ಆಫೀಸ್ ನಂ.2, ಮನೆ ನಂ.686ರಲ್ಲಿ ಕಛೇರಿಯನ್ನು ಹೊಂದಿರುವ ಎಂ/ಎಸ್ ಗೋಲ್ಡನ್ ಲೈನ್ ಬಿಲ್ಡರ್ಸ್ & ಡೆವಲಪರ್ಸ್‌ರವರು ಕೆಳಗಿನ ಅನುಸೂಚಿಯಲ್ಲಿರುವ ಸ್ವತ್ತನ್ನು ಲೇಟ್ ಎಂ. ಶಿವಣ್ಣರವರ ಮಗ ಶ್ರೀ ಎಸ್. ದೊರೆಸ್ವಾಮಿರವರಿಂದ ಖರೀದಿಸಲು ಆಸಕ್ತಿ ಉಳ್ಳವರಾಗಿರುತ್ತಾರೆ.
ಯಾವುದೇ ವ್ಯಕ್ತಿ ಅಥವಾ ವ್ಯಕ್ತಿಗಳು ಯಾವುದೇ ರೀತಿಯಲ್ಲಿ ಅನುಸೂಚಿ ಸ್ವತ್ತಿಗೆ ಸಂಬಂಧಿಸಿದಂತೆ ಹಕ್ಕು ಅಥವಾ ಆಸಕ್ತಿ ಹೊಂದಿದ್ದಲ್ಲಿ ಸದರಿ ವ್ಯಕ್ತಿಯು ನನ್ನ ಈ ಕೆಳಗಿನ ವಿಳಾಸಕ್ಕೆ ದಾಖಲಾತಿಗಳೊಂದಿಗೆ ಈ ದಿನದಿಂದ 14 ದಿನಗಳ ಒಳಗಾಗಿ ಸಂಪರ್ಕಿಸಲು ತಿಳಿಸಿದೆ. ತಪ್ಪಿದಲ್ಲಿ ಯಾವುದೇ ವ್ಯಕ್ತಿಗಳಿಗೂ ಅನುಸೂಚಿ ಸ್ವತ್ತಿಗೆ ಸಂಬಂಧಿಸಿದಂತೆ ಯಾವುದೇ ಹಕ್ಕು ಅಥವಾ ಆಸಕ್ತಿ ಇಲ್ಲವೆಂದು ಪರಿಗಣಿಸಿ ನನ್ನ ಕಕ್ಷಿದಾರರು ಅನುಸೂಚಿ ಸ್ವತ್ತನ್ನು ಖರೀದಿಸಲು ಮುಂದಾಗುತ್ತಾರೆ.

ಅನುಸೂಚಿ ಸ್ವತ್ತು

ಮೈಸೂರು ತಾಲ್ಲೂಕು, ಇಲವಾಲ ಹೋಬಳಿ, ಬೆಳವಾಡಿ ಗ್ರಾಮಕ್ಕೆ ಸೇರಿದ ಜಮೀನಿನ ಸರ್ವೇ ನಂ.72/8ರ ವಿಸ್ತೀರ್ಣ 32 ಗುಂಟೆ ಮತ್ತು ಸರ್ವೇ ನಂ.73/5ರಲ್ಲಿ ವಿಸ್ತೀರ್ಣ 34 ಗುಂಟೆಗುಳ್ಳ ಸ್ವತ್ತು.
ಸರ್ವೇ ನಂ.72/8ರ ಚೆಕ್ಕುಬಂದಿ: ಪೂರ್ವಕ್ಕೆ -ಸರ್ವೇ ನಂ.72/3ರ ಜಮೀನು, ಪಶ್ಚಿಮಕ್ಕೆ-ಸರ್ವೇ ನಂ.73/5ರ ಜಮೀನು, ಉತ್ತರಕ್ಕೆ-ಬ್ಲಾಕ್ ನಂ.11ರ ಶಿವರಾಮ ರವರ ಹಿಸ್ಸೆ ಜಮೀನು, ದಕ್ಷಿಣಕ್ಕೆ- ಬಂಡಿದಾರಿ.
ಸರ್ವೇ ನಂ.73/5ರ ಚೆಕ್ಕುಬಂದಿ: ಪೂರ್ವಕ್ಕೆ-ಸರ್ವೇ ನಂ.72ರ ಜಮೀನು, ಪಶ್ಚಿಮಕ್ಕೆ-ಸರ್ವೇ ನಂ 74ರ ಜಮೀನು, ಉತ್ತರಕ್ಕೆ-ಸರ್ವೇ ನಂ.73/4ರ ಜಮೀನು, ದಕ್ಷಿಣಕ್ಕೆ - ಬಂಡಿದಾರಿ

ಸಹಿ/-ಎಮ್.ಎಸ್. ಜಿನಚಂದ್ರನ್, ವಕೀಲರು
ವಿಳಾಸ: #1206/ಎ, ಸಿಎಚ್-31/ಎ, 1ನೇ ಮಹಡಿ, ನ್ಯೂ ಕಾಂತರಾಜ್ ಅರಸ್ ರಸ್ತೆ, ಬಲ್ಲಾಳ್ ವೃತ್ತದ ಹತ್ತಿರ ಚಾಮರಾಜಪುರಂ, ಮೈಸೂರು-570005.
ದಿನಾಂಕ: 23.02.2023, ಸ್ಥಳ: ಮೈಸೂರು